



# ಕರ್ನಾಟಕ ರಾಜ್ಯಪತ್ರ

ಅಧಿಕೃತವಾಗಿ ಪ್ರಕಟಿಸಲಾದುದು  
ವಿಶೇಷ ರಾಜ್ಯ ಪತ್ರಿಕೆ

ಭಾಗ - ೪ ಎ Part - IV A	ಬೆಂಗಳೂರು, ಗುರುವಾರ, ೨೨, ಅಕ್ಟೋಬರ್, ೨೦೨೦ ( ಆಶ್ವಯುಜ, ೩೦, ಶಕವರ್ಷ, ೧೯೪೨) BENGALURU, THURSDAY, 22, OCTOBER, 2020 ( ASHWAYUJA, 30, SHAKAVARSHA, 1942)	ನಂ. ೪೯೩ No. 493
--------------------------	--	--------------------

**ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಸಚಿವಾಲಯ**

**ಅಧಿಸೂಚನೆ**

**ಸಂಖ್ಯೆ: ಸಂವ್ಯಶಾಇ 68 ಶಾಸನ 2020, ಬೆಂಗಳೂರು, ದಿನಾಂಕ: 22.10.2020.**

ಲಕ್ಷುಂಡಿ ಪಾರಂಪರಿಕ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ವಿಧೇಯಕ, 2020 ಇದಕ್ಕೆ 2020ರ ಅಕ್ಟೋಬರ್ ತಿಂಗಳ 22 ನೇ ದಿನಾಂಕದಂದು ರಾಜ್ಯಪಾಲರ ಒಪ್ಪಿಗೆ ದೊರೆತಿದ್ದು, ಸಾಮಾನ್ಯ ತಿಳುವಳಿಕೆಗಾಗಿ ಇದನ್ನು 2020ರ ಕರ್ನಾಟಕ ಅಧಿನಿಯಮ ಸಂಖ್ಯೆ: 50 ಎಂಬುದಾಗಿ ಕರ್ನಾಟಕ ರಾಜ್ಯಪತ್ರದಲ್ಲಿ ಪ್ರಕಟಿಸಬೇಕೆಂದು ಆದೇಶಿಸಲಾಗಿದೆ.

**2020 ರ ಕರ್ನಾಟಕ ಅಧಿನಿಯಮ ಸಂಖ್ಯೆ: 50**

(2020 ರ ಅಕ್ಟೋಬರ್ ತಿಂಗಳ 22ನೇ ದಿನಾಂಕದಂದು ಕರ್ನಾಟಕ ರಾಜ್ಯಪತ್ರದ ವಿಶೇಷ ಸಂಚಿಕೆಯಲ್ಲಿ ಮೊದಲು ಪ್ರಕಟವಾಗಿದೆ)

**ಲಕ್ಷುಂಡಿ ಪಾರಂಪರಿಕ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಅಧಿನಿಯಮ, 2020**

(2020 ರ ಅಕ್ಟೋಬರ್ ತಿಂಗಳ 22ನೇ ದಿನಾಂಕದಂದು ರಾಜ್ಯಪಾಲರಿಂದ ಒಪ್ಪಿಗೆಯನ್ನು ಪಡೆಯಲಾಗಿದೆ)

ಕರ್ನಾಟಕ ರಾಜ್ಯದಲ್ಲಿ, ಲಕ್ಷುಂಡಿಯ ಪಾರಂಪರಿಕ ಪ್ರದೇಶದ ಜೊತೆಗೆ ಅದರ ಎಲ್ಲಾ ಪುರಾತತ್ವ ಅವಶೇಷಗಳು ಮತ್ತು ಸುತ್ತವರಿದ ನೈಸರ್ಗಿಕ ಪರಿಸರವನ್ನು ಸಂರಕ್ಷಿಸುವುದಕ್ಕಾಗಿ ಹಾಗೂ ಅದರ ಸಾಂಸ್ಕೃತಿಕ ಅನನ್ಯತೆಯನ್ನು ರಕ್ಷಿಸುವುದಕ್ಕೆ ಮತ್ತು ಲಕ್ಷುಂಡಿ ಪಾರಂಪರಿಕ ಪ್ರದೇಶದ ಸುಸ್ಥಿರ ಅಭಿವೃದ್ಧಿಯನ್ನು ಖಚಿತಪಡಿಸಿಕೊಳ್ಳುವುದಕ್ಕೆ, ಲಕ್ಷುಂಡಿ ಪಾರಂಪರಿಕ ಪ್ರದೇಶ ಅಭಿವೃದ್ಧಿ ಪ್ರಾಧಿಕಾರವನ್ನು ರಚಿಸುವುದಕ್ಕಾಗಿ ಒಂದು ಅಧಿನಿಯಮ.

ಕರ್ನಾಟಕ ರಾಜ್ಯದಲ್ಲಿ, ಲಕ್ಷುಂಡಿ ಪಾರಂಪರಿಕ ಪ್ರದೇಶದ ಜೊತೆಗೆ ಅದರ ಎಲ್ಲಾ ಪುರಾತತ್ವ ಅವಶೇಷಗಳು ಮತ್ತು ಸುತ್ತವರಿದ ನೈಸರ್ಗಿಕ ಪರಿಸರವನ್ನು ಸಂರಕ್ಷಿಸುವುದಕ್ಕಾಗಿ ಹಾಗೂ ಅದರ ಸಾಂಸ್ಕೃತಿಕ ಅನನ್ಯತೆಯನ್ನು ರಕ್ಷಿಸುವುದಕ್ಕೆ ಮತ್ತು ಲಕ್ಷುಂಡಿ ಪಾರಂಪರಿಕ ಪ್ರದೇಶದ ಸುಸ್ಥಿರ ಅಭಿವೃದ್ಧಿಯನ್ನು ಖಚಿತಪಡಿಸಿಕೊಳ್ಳುವುದಕ್ಕೆ ಮತ್ತು ಅದಕ್ಕೆ ಸಂಬಂಧಿಸಿದ ಅಥವಾ ಅದಕ್ಕೆ ಪ್ರಾಸಂಗಿಕವಾದ ವಿಷಯಗಳಿಗಾಗಿ ಲಕ್ಷುಂಡಿ ಪಾರಂಪರಿಕ ಪ್ರದೇಶ ಅಭಿವೃದ್ಧಿ ಪ್ರಾಧಿಕಾರವನ್ನು ರಚಿಸಲು ಉಪಬಂಧ ಕಲ್ಪಿಸುವುದು ಯುಕ್ತವಾಗಿರುವುದರಿಂದ;

ಇದು ಭಾರತ ಗಣರಾಜ್ಯದ ಎಷ್ಟೊಂದನೇ ವರ್ಷದಲ್ಲಿ ಕರ್ನಾಟಕ ರಾಜ್ಯ ವಿಧಾನಮಂಡಲದಿಂದ ಈ ಮುಂದಿನಂತೆ ಅಧಿನಿಯಮಿತವಾಗಲಿ, ಎಂದರೆ:-

### ಅಧ್ಯಾಯ-1 ಪ್ರಾರಂಭ

**1. ಸಂಕ್ಷಿಪ್ತ ಹೆಸರು ಮತ್ತು ಪ್ರಾರಂಭ.-** (1) ಈ ಅಧಿನಿಯಮವನ್ನು ಲಕ್ಷುಂಡಿ ಪಾರಂಪರಿಕ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಅಧಿನಿಯಮ, 2020 ಎಂದು ಕರೆಯತಕ್ಕದ್ದು.

(2) ಇದು ರಾಜ್ಯ ಸರ್ಕಾರವು, ಅಧಿಸೂಚನೆಯ ಮೂಲಕ, ಗೊತ್ತುಪಡಿಸಬಹುದಾದ ಅಂಥ ದಿನಾಂಕದಿಂದ ಜಾರಿಗೆ ಬರತಕ್ಕದ್ದು.

**2. ಪರಿಭಾಷೆಗಳು.-** (1) ಈ ಅಧಿನಿಯಮದಲ್ಲಿ ಸಂದರ್ಭವು ಅನ್ಯಥಾ ಅಗತ್ಯಪಡಿಸಿದ ಹೊರತು,-

(ಎ) “ಸೌಕರ್ಯ” ಎಂಬುದು ರಸ್ತೆಗಳು, ಸೇತುವೆಗಳು, ಬೀದಿಗಳು, ಸಾರಿಗೆ, ದೀಪದ ವ್ಯವಸ್ಥೆ, ನೀರು ಮತ್ತು ವಿದ್ಯುಚ್ಛಕ್ತಿ ಸರಬರಾಜು, ಒಳಚರಂಡಿ ವ್ಯವಸ್ಥೆ, ಚರಂಡಿ ವ್ಯವಸ್ಥೆ, ಲೋಕೋಪಯೋಗಿ ಕಾಮಗಾರಿಗಳು, ಖಾಲಿ ಜಾಗಗಳು, ಮನೋರಂಜನಾ ಮೈದಾನಗಳು, ಉದ್ಯಾನಗಳು ಮತ್ತು ಇತರ ಅನುಕೂಲಗಳು, ಸೇವೆಗಳು ಅಥವಾ ಬಳಕೆಗಳು ಇವುಗಳನ್ನು ಒಳಗೊಳ್ಳುತ್ತದೆ;

(ಬಿ) “ಪ್ರಾಧಿಕಾರ” ಎಂದರೆ, 3ನೇ ಪ್ರಕರಣದ ಅಡಿಯಲ್ಲಿ ಸ್ಥಾಪಿಸಲಾದ ಲಕ್ಷುಂಡಿ ಪಾರಂಪರಿಕ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ;

(ಸಿ) “ಅಧ್ಯಕ್ಷ” ಎಂದರೆ, ಪ್ರಾಧಿಕಾರದ ಅಧ್ಯಕ್ಷ;

(ಡಿ) “ಸಮಿತಿ” ಎಂದರೆ, 6ನೇ ಪ್ರಕರಣದ ಅಡಿಯಲ್ಲಿ ಸ್ಥಾಪನೆಯಾದ ರಾಜ್ಯಮಟ್ಟದ ಸಲಹಾ ಸಮಿತಿ;

(ಇ) “ಆಯುಕ್ತ” ಎಂದರೆ, 7ನೇ ಪ್ರಕರಣದ ಅಡಿಯಲ್ಲಿ ನೇಮಕ ಮಾಡಲಾದ ಪ್ರಾಧಿಕಾರದ ಆಯುಕ್ತ;

(ಎಫ್) ವ್ಯಾಕರಣ ವ್ಯತ್ಯಾಸಗಳೊಂದಿಗೆ “ಅಭಿವೃದ್ಧಿ” ಎಂದರೆ, ಪಾರಂಪರಿಕ ಪ್ರದೇಶದಲ್ಲಿನ ಯಾವುದೇ ಭೂಮಿಯಲ್ಲಿ ಅಥವಾ ಅದರ ಮೇಲೆ ಅಥವಾ ಅದರ ಕೆಳಗೆ ಕೈಗೊಳ್ಳುವ ಕಟ್ಟಡ, ಇಂಜಿನಿಯರಿಂಗ್ ಅಥವಾ ಇತರ ಕಾರ್ಯಾಚರಣೆಗಳು ಅಥವಾ ಯಾವುದೇ ಕಟ್ಟಡದಲ್ಲಿ ಅಥವಾ ಭೂಮಿಯಲ್ಲಿ ಅಥವಾ ಯಾವುದೇ ಕಟ್ಟಡ ಅಥವಾ ಭೂಮಿಯ ಬಳಕೆಯಲ್ಲಿ ಯಾವುದೇ ಮುಖ್ಯ ಬದಲಾವಣೆ ಮಾಡುವುದು ಮತ್ತು ಇದರಲ್ಲಿ ಸೌಲಭ್ಯಗಳೂ ಒಳಗೊಂಡಂತೆ ಪುನರಭಿವೃದ್ಧಿ ಮಾಡುವುದು ಮತ್ತು ಬಡಾವಣೆಗಳ ರಚನೆ ಮಾಡುವುದು ಮತ್ತು ಯಾವುದೇ ಭೂಮಿಯ ಒಳ ವಿಭಾಗ ಮಾಡುವುದನ್ನು ಒಳಗೊಳ್ಳುತ್ತದೆ;

(ಜಿ) “ನಿಧಿ” ಎಂದರೆ, ಪ್ರಾಧಿಕಾರದ ನಿಧಿ;

(ಎಚ್) “ಪಾರಂಪರಿಕ ಪ್ರದೇಶ” ಎಂದರೆ, ಪ್ರಾಚೀನ ಸ್ಮಾರಕಗಳು ಮತ್ತು ಪುರಾತತ್ವ ಸ್ಥಳಗಳು ಹಾಗೂ ಅವಶೇಷಗಳ ಅಧಿನಿಯಮ, 1958ರ (1958ರ ಕೇಂದ್ರ ಅಧಿನಿಯಮ 24) ಅಡಿಯಲ್ಲಿ ರಕ್ಷಿತ ಪ್ರದೇಶವೆಂದು ಉಲ್ಲೇಖಿಸಲಾದ ಪ್ರದೇಶವನ್ನು ಹೊರತುಪಡಿಸಿ, ಆದರೆ ಅನುಸೂಚಿಯಲ್ಲಿ ನಿರ್ದಿಷ್ಟಪಡಿಸಿದ ಪ್ರದೇಶ ಮತ್ತು ರಾಜ್ಯ ಸರ್ಕಾರವು ಕಾಲಕಾಲಕ್ಕೆ ಅಧಿಸೂಚಿಸಬಹುದಾದ ಅಂಥ ಇತರ ಪ್ರದೇಶಗಳನ್ನು ಒಳಗೊಳ್ಳುವ ಸಂಪೂರ್ಣ ಪ್ರದೇಶ;

(ಐ) “ಭೂಮಿ” ಎಂಬುದು, ಭೂಮಿಯಿಂದ ಮತ್ತು ಭೂಮಿಗೆ ಹೊಂದಿಕೊಂಡ ವಸ್ತುಗಳು ಅಥವಾ ಭೂಮಿಗೆ ಹೊಂದಿಕೊಂಡು ಶಾಶ್ವತವಾಗಿ ಅಂಟಿಕೊಂಡ ಯಾವುದೇ ವಸ್ತುಗಳಿಂದ ದೊರೆಯುವ ಪ್ರಯೋಜನಗಳನ್ನು ಒಳಗೊಳ್ಳುತ್ತದೆ;

(ಜಿ) “ನೈಸರ್ಗಿಕ ಪರಿಸರ” ಎಂಬುದು ಪಾರಂಪರಿಕ ಪ್ರದೇಶದಲ್ಲಿ ಇರುವ ನದಿಗಳು, ನದಿ ಪಾತ್ರಗಳು, ಬಂಡೆಗಲ್ಲುಗಳು, ನೀರಿನ ಮೂಲಗಳು, ವನ್ಯಜೀವಿಗಳು ಮತ್ತು ಸಸ್ಯವರ್ಗಗಳನ್ನು ಒಳಗೊಳ್ಳುತ್ತದೆ;

(ಕೆ) “ಪ್ರೆಸಿಡೆಂಟ್” ಎಂದರೆ, ಸಮಿತಿಯ ಪ್ರೆಸಿಡೆಂಟ್;

(ಎಲ್) “ವಿನಿಯಮಗಳು” ಎಂದರೆ, ಈ ಅಧಿನಿಯಮದ ಅಡಿಯಲ್ಲಿ ರಚಿಸಲಾದ ವಿನಿಯಮಗಳು; ಮತ್ತು

(ಎಂ) “ಅನುಸೂಚಿ” ಎಂದರೆ, ಈ ಅಧಿನಿಯಮಕ್ಕೆ ಲಗತ್ತಿಸಿದ ಅನುಸೂಚಿ.

## ಅಧ್ಯಾಯ - II

### ಲಕ್ಷುಂಡಿ ಪಾರಂಪರಿಕ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ

3. ಪ್ರಾಧಿಕಾರವನ್ನು ರಚಿಸುವುದು ಮತ್ತು ನಿಗಮಿತಗೊಳಿಸುವುದು.- (1) ರಾಜ್ಯ ಸರ್ಕಾರವು, ಈ ಅಧಿನಿಯಮವು ಪ್ರಾರಂಭವಾದ ತರುವಾಯ, ಆದಷ್ಟು ಬೇಗನೆ, ಈ ಅಧಿನಿಯಮದ ಉದ್ದೇಶಗಳಿಗಾಗಿ, ಲಕ್ಷುಂಡಿ ಪಾರಂಪರಿಕ ಪ್ರದೇಶ ಅಭಿವೃದ್ಧಿ ಪ್ರಾಧಿಕಾರವೆಂದು ಕರೆಯಲಾಗುವ ಒಂದು ಪ್ರಾಧಿಕಾರವನ್ನು ರಚಿಸತಕ್ಕದ್ದು.

(2) ಪ್ರಾಧಿಕಾರವು, ಈ ಅಧಿನಿಯಮದ ಉಪಬಂಧಗಳಿಗೆ ಒಳಪಟ್ಟು, ಚರ ಮತ್ತು ಸ್ಥಿರ ಸ್ವತ್ತುಗಳೆರಡರ ಹಿಡಿತವನ್ನು ಆರ್ಜಿಸುವ ಮತ್ತು ವಿಲೇ ಮಾಡುವ ಹಾಗೂ ಸದರಿ ಹೆಸರಿನಿಂದ ದಾವೆ ಹೂಡುವ ಅಥವಾ ದಾವೆಗೊಳಗಾಗುವ ಅಧಿಕಾರವಿರುವ ಮತ್ತು ನಿರಂತರ ಉತ್ತರಾಧಿಕಾರವನ್ನು ಮತ್ತು ಸಾಮಾನ್ಯ ಮೊಹರನ್ನು ಹೊಂದಿರುವ ಮೇಲ್ಕಂಡ ಹೆಸರಿನ ಒಂದು ನಿಗಮಿತ ನಿಕಾಯವಾಗಿರತಕ್ಕದ್ದು.

(3) ಪ್ರಾಧಿಕಾರವು ಈ ಮುಂದಿನ ಸದಸ್ಯರನ್ನು ಒಳಗೊಂಡಿರತಕ್ಕದ್ದು, ಎಂದರೆ:-

(ಎ)	ಜಿಲ್ಲಾಧಿಕಾರಿ, ಗದಗ ಜಿಲ್ಲೆ	ಅಧ್ಯಕ್ಷ
(ಬಿ)	ಆಯುಕ್ತರು, ಪುರಾತತ್ವ, ವಸ್ತುಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ, ಮೈಸೂರು	ಸದಸ್ಯ
(ಸಿ)	ನಿರ್ದೇಶಕರು, ಪಟ್ಟಣ ಮತ್ತು ಗ್ರಾಮಾಂತರ ಯೋಜನೆ ಇಲಾಖೆ, ಬೆಂಗಳೂರು	ಸದಸ್ಯ
(ಡಿ)	ನಿರ್ದೇಶಕರು, ಪ್ರವಾಸೋದ್ಯಮ ಇಲಾಖೆ, ಬೆಂಗಳೂರು	ಸದಸ್ಯ
(ಇ)	ಪೊಲೀಸ್ ಸೂಪರಿಂಟೆಂಡೆಂಟ್, ಗದಗ	ಸದಸ್ಯ
(ಎಫ್)	ಅಧೀಕ್ಷಕ ಪುರಾತತ್ವಜ್ಞ, ಭಾರತೀಯ ಪುರಾತತ್ವ ಸರ್ವೇಕ್ಷಣೆ, ಧಾರವಾಡ ವೃತ್ತ, ಧಾರವಾಡ	ಸದಸ್ಯ
(ಜಿ)	ಮುಖ್ಯ ಕಾರ್ಯನಿರ್ವಹಣಾಧಿಕಾರಿ, ಜಿಲ್ಲಾ ಪಂಚಾಯತಿ, ಗದಗ	ಸದಸ್ಯ
(ಎಚ್)	ಅರಣ್ಯ ಉಪ ಸಂರಕ್ಷಕ, ಗದಗ	ಸದಸ್ಯ
(ಐ)	ಆಯುಕ್ತ, ನಗರಾಭಿವೃದ್ಧಿ ಪ್ರಾಧಿಕಾರ, ಗದಗ	ಸದಸ್ಯ
(ಜೆ)	ಸೂಪರಿಂಟೆಂಡೆಂಟ್ ಇಂಜಿನಿಯರ್, ಲೋಕೋಪಯೋಗಿ ಇಲಾಖೆ, ಗದಗ	ಸದಸ್ಯ
(ಕೆ)	ಉಪ ಪರಿಸರ ಅಧಿಕಾರಿ, ಗದಗ	ಸದಸ್ಯ

(ಎಲ್)	ಕಾರ್ಯ ಪಾಲಕ ಇಂಜಿನಿಯರ್, ಜಲಸಂಪನ್ಮೂಲ ಇಲಾಖೆ, ಗದಗ	ಸದಸ್ಯ
(ಎಂ)	ಪುರಾತತ್ವ ಶಾಖೆಯ ಮುಖ್ಯಸ್ಥರು, ಕರ್ನಾಟಕ ವಿಶ್ವವಿದ್ಯಾಲಯ, ಧಾರವಾಡ	ಸದಸ್ಯ
(ಎನ್)	ಪ್ರಾಧಿಕಾರದ ಆಯುಕ್ತ	ಸದಸ್ಯ ಕಾರ್ಯದರ್ಶಿ

(4) ಪ್ರಾಧಿಕಾರದ ಕೇಂದ್ರ ಕಚೇರಿಯು ಗದಗಿನಲ್ಲಿ ಇರತಕ್ಕದ್ದು.

**4. ಪ್ರಾಧಿಕಾರದ ಸಭೆಗಳು.-** (1) ಪ್ರಾಧಿಕಾರದ ಅಧ್ಯಕ್ಷರ ವ್ಯಕ್ತ ಅನುಮೋದನೆಯೊಂದಿಗೆ ಅಧ್ಯಕ್ಷರು ಅಥವಾ ಕಾರ್ಯದರ್ಶಿಯವರು ಪ್ರಾಧಿಕಾರದ ಸಭೆಗಳನ್ನು ಕರೆಯತಕ್ಕದ್ದು ಮತ್ತು ಅಧ್ಯಕ್ಷರು ನಿರ್ದೇಶಿಸಬಹುದಾದ ಅಂಥ ಸ್ಥಳದಲ್ಲಿ ಅಥವಾ ಪ್ರಾಧಿಕಾರದ ಅಧಿಕಾರವ್ಯಾಪ್ತಿ ಪ್ರದೇಶದಲ್ಲಿ ಅಥವಾ ಪ್ರಾಧಿಕಾರದ ಕೇಂದ್ರಸ್ಥಾನದಲ್ಲಿ ಮತ್ತು ಅಂಥ ಸಮಯದಲ್ಲಿ ಸಾಮಾನ್ಯವಾಗಿ ಕನಿಷ್ಠ ಮೂರು ತಿಂಗಳಿಗೊಮ್ಮೆ ಅದು ಸಭೆ ಸೇರತಕ್ಕದ್ದು.

(2) ವಿನಿಯಮಗಳಲ್ಲಿ ನಿರ್ದಿಷ್ಟಪಡಿಸಬಹುದಾದಂತೆ, ಸಭೆಗಳ ಕೋರಂ ಒಳಗೊಂಡು ತನ್ನ ಸಭೆಯ ಕಾರ್ಯಕಲಾಪಗಳಿಗೆ ಸಂಬಂಧಿಸಿದ ಕಾರ್ಯವಿಧಾನದ ಅಂಥ ನಿಯಮಗಳನ್ನು ಪ್ರಾಧಿಕಾರವು ಪಾಲಿಸತಕ್ಕದ್ದು.

(3) ಅಧ್ಯಕ್ಷನು ಅಥವಾ ಯಾವುದೇ ಕಾರಣಕ್ಕಾಗಿ ಯಾವುದೇ ಸಭೆಗೆ ಅವನು ಹಾಜರಾಗಲು ಸಾಧ್ಯವಾಗದಿದ್ದಲ್ಲಿ, ಉಪಾಧ್ಯಕ್ಷನು ಅಥವಾ ಯಾವುದೇ ಕಾರಣಕ್ಕಾಗಿ ಯಾವುದೇ ಸಭೆಗೆ ಅವನು ಸಹ ಹಾಜರಾಗಲು ಸಾಧ್ಯವಾಗದಿದ್ದಲ್ಲಿ, ಸಭೆಯಲ್ಲಿ ಹಾಜರಿರುವ ಸದಸ್ಯರು ಆಯ್ಕೆ ಮಾಡಿದ ಯಾವೊಬ್ಬ ಇತರ ಸದಸ್ಯನು ಪ್ರಾಧಿಕಾರದ ಸಭೆಯ ಅಧ್ಯಕ್ಷತೆಯನ್ನು ವಹಿಸತಕ್ಕದ್ದು.

(4) ಪ್ರಾಧಿಕಾರದ ಯಾವುದೇ ಸಭೆಯ ಮುಂದೆ ಬರುವ ಎಲ್ಲಾ ಪ್ರಶ್ನೆಗಳನ್ನು ಹಾಜರಿರುವ ಸದಸ್ಯರು ಬಹುಮತದಿಂದ ಮತ್ತು ತಮ್ಮ ಮತ ಹಾಕುವ ಮೂಲಕ ನಿರ್ದೇಶಿಸತಕ್ಕದ್ದು ಹಾಗೂ ಮತಗಳು ಸಮಾನವಾಗಿರುವ ಸಂದರ್ಭದಲ್ಲಿ, ಅಧ್ಯಕ್ಷ ಅಥವಾ ಆತನ ಗೈರು ಹಾಜರಿಯಲ್ಲಿ ಅಧ್ಯಕ್ಷತೆ ವಹಿಸಿರುವ ಸದಸ್ಯನು ಎರಡನೆಯ ಅಥವಾ ನಿರ್ಣಾಯಕ ಮತವನ್ನು ಹೊಂದಿರತಕ್ಕದ್ದು ಮತ್ತು ಚಲಾಯಿಸತಕ್ಕದ್ದು.

**5. ಪ್ರಾಧಿಕಾರ ಭದ್ರತಾ ದಳ.-** (1) ಪ್ರಾಧಿಕಾರ ಭದ್ರತಾ ದಳ ಎಂದು ಕರೆಯುವ ಒಂದು ದಳವನ್ನು,-

- ಪಾರಂಪರಿಕ ಪ್ರದೇಶದೊಳಗೆ ಒತ್ತುವರಿಯನ್ನು ತಡೆಗಟ್ಟುವುದು ಹಾಗೂ ಅದನ್ನು ತೆರವುಗೊಳಿಸುವುದನ್ನು ಒಳಗೊಂಡು ಅದಕ್ಕೆ ಸೇರಿದ ಸಾರ್ವಜನಿಕ ಸ್ವತ್ತಿನ ಉತ್ತಮ ರಕ್ಷಣೆ ಮತ್ತು ಭದ್ರತೆಗಾಗಿ;
- ಪ್ರಾಧಿಕಾರಕ್ಕೆ ಸಂದಾಯವಾಗಬಹುದಾದ ರಾಜಸ್ವ ಅಥವಾ ಯಾವುದೇ ಮೊತ್ತದ ಸೋರಿಕೆಗೆ ಸಂಬಂಧಿಸಿದ ಯಾವುದೇ ವಿಷಯವನ್ನು ಪತ್ತೆ ಹಚ್ಚುವುದಕ್ಕಾಗಿ ಮತ್ತು ತನಿಖೆಯಲ್ಲಿ ಪ್ರಾಧಿಕಾರದ ಅಧಿಕಾರಿಗಳಿಗೆ ನೆರವು ನೀಡುವುದಕ್ಕಾಗಿ;
- ಈ ಅಧಿನಿಯಮ ಅಥವಾ ಕರ್ನಾಟಕ ಪಟ್ಟಣ ಮತ್ತು ಗ್ರಾಮಾಂತರ ಯೋಜನೆ ಅಧಿನಿಯಮ, 1961(1963ರ ಕರ್ನಾಟಕ ಅಧಿನಿಯಮ 11) ರಡಿ ರಚಿಸಿದ ಯಾವುದೇ ನಿಯಮ ಅಥವಾ ವಿನಿಯಮ ಅಥವಾ ಆದೇಶದ ಅಡಿಯಲ್ಲಿ ಯಾವೊಬ್ಬ ವ್ಯಕ್ತಿಯು ಯಾವುದೇ ಅಪರಾಧ ಎಸಗಿರುವುದಕ್ಕೆ ಅಥವಾ ಎಸಗುವುದಕ್ಕೆ ಮಾಡಿದ ಯಾವುದೇ ಸಂಚಿಗೆ ಸಂಬಂಧಿಸಿದಂತೆ ಯಾವುದೇ ಮಾಹಿತಿಯನ್ನು ಪರಿಣಾಮಕಾರಿಯಾಗಿ ತಿಳಿಸುವುದಕ್ಕಾಗಿ ಮತ್ತು ಪಡೆಯುವುದಕ್ಕಾಗಿ;
- ನಿಯಮಿಸಬಹುದಾದ ಅಂಥ ಅಧಿಕಾರಗಳನ್ನು ಚಲಾಯಿಸುವುದಕ್ಕಾಗಿ ಮತ್ತು ಅಂಥ ಇತರ ಪ್ರಕಾರ್ಯಗಳನ್ನು ನೆರವೇರಿಸುವುದಕ್ಕಾಗಿ,

- ರಚಿಸತಕ್ಕದ್ದು ಮತ್ತು ನಿರ್ವಹಿಸತಕ್ಕದ್ದು.

(2) ಪ್ರಾಧಿಕಾರದ ಭದ್ರತಾ ದಳವು, ಪ್ರಾಧಿಕಾರವು ನಿರ್ಧರಿಸಬಹುದಾದ ಅಂಥ ಸಂಖ್ಯೆಯ ಮೇಲ್ವಿಚಾರಣಾ ಅಧಿಕಾರಿಗಳು ಮತ್ತು ಸದಸ್ಯರುಗಳನ್ನು ಒಳಗೊಂಡಿರತಕ್ಕದ್ದು ಮತ್ತು ರಾಜ್ಯ ಸರ್ಕಾರವು ಅವರನ್ನು ಒದಗಿಸತಕ್ಕದ್ದು.

(3) ಅಧ್ಯಕ್ಷರು, ಮೇಲುಸ್ತುವಾರಿ ಅಧಿಕಾರಿಗಳನ್ನು ಚಲಾಯಿಸತಕ್ಕದ್ದು ಮತ್ತು ಪ್ರಾಧಿಕಾರದ ಭದ್ರತಾ ದಳದ ಮೇಲೆ ನಿಯಂತ್ರಣ ಹೊಂದಿರತಕ್ಕದ್ದು.

**6. ರಾಜ್ಯಮಟ್ಟದ ಸಲಹಾ ಸಮಿತಿ.-** (1) ರಾಜ್ಯಮಟ್ಟದ ಸಲಹಾ ಸಮಿತಿಯು ಈ ಮುಂದಿನ ಸದಸ್ಯರುಗಳನ್ನು ಹೊಂದಿರತಕ್ಕದ್ದು, ಎಂದರೆ:-

(ಎ)	ಪ್ರವಾಸೋದ್ಯಮದ ಪ್ರಭಾರ ಹೊಂದಿರುವ ಮಂತ್ರಿಗಳು	ಪ್ರೆಸಿಡೆಂಟ್
(ಬಿ)	ಗದಗ ಜಿಲ್ಲಾ ಉಸ್ತುವಾರಿ ಮಂತ್ರಿಗಳು	ಉಪಾಧ್ಯಕ್ಷ
(ಸಿ)	ಕನ್ನಡ ಮತ್ತು ಸಂಸ್ಕೃತಿ ಪ್ರಭಾರ ಹೊಂದಿರುವ ಮಂತ್ರಿಗಳು	ಉಪಾಧ್ಯಕ್ಷ
(ಡಿ)	ಪ್ರಾಧಿಕಾರದ ಅಧಿಕಾರ ವ್ಯಾಪ್ತಿಯೊಳಗೆ ಬರುವ ಮತಕ್ಷೇತ್ರದ ಮತ್ತು ಆ ಪ್ರದೇಶದಲ್ಲಿ ಮತದಾರರಾಗಿ ಹೆಸರನ್ನು ನೋಂದಾಯಿಸಿಕೊಂಡಿರುವ ಪಾರಂಪರಿಕ ಪ್ರದೇಶವನ್ನು ಭಾಗಶಃವಾಗಿ ಅಥವಾ ಪೂರ್ಣವಾಗಿ ಪ್ರತಿನಿಧಿಸುವ ಸಂಸತ್ ಸದಸ್ಯರು ಮತ್ತು ರಾಜ್ಯ ವಿಧಾನ ಮಂಡಲದ ಸದಸ್ಯರು	ಸದಸ್ಯ
(ಇ)	ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಮತ್ತು ಅಭಿವೃದ್ಧಿ ಆಯುಕ್ತ, ಕರ್ನಾಟಕ ಸರ್ಕಾರ	ಪದನಿಮಿತ್ತ ಸದಸ್ಯ
(ಎಫ್)	ಪ್ರಧಾನ ನಿರ್ದೇಶಕ, ಭಾರತೀಯ ಪುರಾತತ್ವ ಸರ್ವೇಕ್ಷಣೆ ಅಥವಾ ಅವರ ಪ್ರತಿನಿಧಿ	ಪದನಿಮಿತ್ತ ಸದಸ್ಯ
(ಜಿ)	ಆರ್ಥಿಕ ಇಲಾಖೆಯ ಪ್ರಭಾರ ಹೊಂದಿರುವ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಅಥವಾ ಸರ್ಕಾರದ ಪ್ರಧಾನ ಕಾರ್ಯದರ್ಶಿ ಅಥವಾ ಅವರ ನಾಮ ನಿರ್ದೇಶಿತರು	ಪದನಿಮಿತ್ತ ಸದಸ್ಯ
(ಎಚ್)	ಪ್ರವಾಸೋದ್ಯಮದ ಪ್ರಭಾರ ಹೊಂದಿರುವ ಸರ್ಕಾರದ ಕಾರ್ಯದರ್ಶಿ	ಪದನಿಮಿತ್ತ ಸದಸ್ಯ
(ಐ)	ಪ್ರಾಧಿಕಾರದ ಅಧ್ಯಕ್ಷ	ಪದನಿಮಿತ್ತ ಸದಸ್ಯ
(ಜೆ)	ನಿರ್ದೇಶಕ, ಪಟ್ಟಣ ಮತ್ತು ಗ್ರಾಮಾಂತರ ಯೋಜನೆ, ಕರ್ನಾಟಕ ಸರ್ಕಾರ	ಪದನಿಮಿತ್ತ ಸದಸ್ಯ
(ಕೆ)	ಆಯುಕ್ತ, ಪುರಾತತ್ವ ವಸ್ತು ಸಂಗ್ರಹಾಲಯಗಳು ಮತ್ತು ಪರಂಪರೆ	ಪದನಿಮಿತ್ತ ಸದಸ್ಯ
(ಎಲ್)	ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಪ್ರಭಾರ ಹೊಂದಿರುವ ಸರ್ಕಾರದ ಕಾರ್ಯದರ್ಶಿ	ಸದಸ್ಯ ಕಾರ್ಯದರ್ಶಿ

(2) ರಾಜ್ಯಮಟ್ಟದ ಸಮಿತಿಯು ಪರಂಪರೆ, ಪುರಾತತ್ವ, ಪ್ರವಾಸೋದ್ಯಮ ಅಥವಾ ಪರಿಸರ ಕ್ಷೇತ್ರದಲ್ಲಿ ತಜ್ಞರಾದ ನಾಲ್ವರು ವ್ಯಕ್ತಿಗಳನ್ನು ಸಹಸದಸ್ಯರನ್ನಾಗಿ ಆಯ್ಕೆ ಮಾಡಿಕೊಳ್ಳಬಹುದು.

(3) ಸಮಿತಿಯು,-

(ಎ) ಪ್ರಾಧಿಕಾರದ ಕಾರ್ಯಚಟುವಟಿಕೆಗಳನ್ನು ಸಮನ್ವಯಗೊಳಿಸತಕ್ಕದ್ದು ಮತ್ತು ಮೇಲ್ವಿಚಾರಣೆ ಮಾಡತಕ್ಕದ್ದು ಹಾಗೂ ಪಾರಂಪರಿಕ ಪ್ರದೇಶದೊಳಗಿನ ಸಾಂಸ್ಕೃತಿಕ ಪರಂಪರೆಯ ಮತ್ತು ನೈಸರ್ಗಿಕ ಪರಿಸರದ ಸಂರಕ್ಷಣೆಗೆ ಸಂಬಂಧಿಸಿದ ಎಲ್ಲಾ ವಿಷಯಗಳ ಮೇಲೆ ಪ್ರಾಧಿಕಾರಕ್ಕೆ ಸಲಹೆ ನೀಡತಕ್ಕದ್ದು;

(ಬಿ) ವಾರ್ಷಿಕ ಯೋಜನೆ ಮತ್ತು ಆಯವ್ಯಯವನ್ನು ಅನುಮೋದಿಸತಕ್ಕದ್ದು ಮತ್ತು

(ಸಿ) ಮಾರ್ಪಾಡು ಮಾಡಿ ಅಥವಾ ಮಾರ್ಪಾಟು ಮಾಡದೆ ಐದು ಕೋಟಿಗಳ ಮೇಲಿನ ವೆಚ್ಚವನ್ನು ಅನುಮೋದಿಸತಕ್ಕದ್ದು.

(4) ಸಮಿತಿಯು, ನಿಯಮಿಸಬಹುದಾದ ಅಂಥ ಸ್ಥಳದಲ್ಲಿ ಮತ್ತು ಅಂಥ ಸಮಯದಲ್ಲಿ ಹಾಗೂ ಅಂಥ ಕಾರ್ಯವಿಧಾನವನ್ನು ಅಳವಡಿಸಿಕೊಂಡು ಕನಿಷ್ಠ ಪಕ್ಷ ಆರು ತಿಂಗಳಿಗೊಮ್ಮೆ ಸಭೆ ಸೇರತಕ್ಕದ್ದು.

### ಅಧ್ಯಾಯ - III

#### ಪ್ರಾಧಿಕಾರದ ಅಧಿಕಾರಿಗಳು ಮತ್ತು ಅವರ ಕರ್ತವ್ಯಗಳು

**7. ಆಯುಕ್ತನ ನೇಮಕಾತಿ.-** ರಾಜ್ಯ ಸರ್ಕಾರವು, ಐತಿಹಾಸಿಕ ಮತ್ತು ಸಾಂಸ್ಕೃತಿಕ ಅಭಿವೃದ್ಧಿಯ ಬಗ್ಗೆ ಪರಿಜ್ಞಾನವಿರುವ, ರಾಜ್ಯ ಸಿವಿಲ್ ಸೇವೆಯ ಗ್ರೂಪ್-ಎ (ಹಿರಿಯ ಶ್ರೇಣಿ) ದರ್ಜೆಗಿಂತ ಕಡಿಮೆಯಲ್ಲದ ಒಬ್ಬ ಅಧಿಕಾರಿಯನ್ನು ಅಥವಾ ಯಾವುದೇ ಸ್ಥಳೀಯ ಪ್ರಾಧಿಕಾರದ ಮುಖ್ಯಸ್ಥನನ್ನು ಅಥವಾ ಪ್ರಾಧ್ಯಾಪಕನ ಹುದ್ದೆಗಿಂತ ಕಡಿಮೆಯಿರದ ಹುದ್ದೆಯಲ್ಲಿ ವಿಶ್ವವಿದ್ಯಾನಿಲಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಒಬ್ಬ ವ್ಯಕ್ತಿಯನ್ನು ಪ್ರಾಧಿಕಾರದ ಆಯುಕ್ತನನ್ನಾಗಿ ನೇಮಿಸತಕ್ಕದ್ದು.

**8. ಆಯುಕ್ತನ ಕರ್ತವ್ಯಗಳು.-** (1) ಆಯುಕ್ತನು, ಪ್ರಾಧಿಕಾರದ ಮುಖ್ಯ ಕಾರ್ಯನಿರ್ವಹಕ ಮತ್ತು ಆಡಳಿತಾತ್ಮಕ ಅಧಿಕಾರಿಯಾಗಿರತಕ್ಕದ್ದು.

(2) ಆಯುಕ್ತನು, ಈ ಅಧಿನಿಯಮದ ಮೂಲಕ ಅಥವಾ ಅದರ ಅಡಿಯಲ್ಲಿ ಅಥವಾ ತತ್ಕಾಲದಲ್ಲಿ ಜಾರಿಯಲ್ಲಿರುವ ಯಾವುದೇ ಕಾನೂನಿನ ಅಡಿಯಲ್ಲಿ ಆತನಿಗೆ ಪ್ರದತ್ತವಾದ ಅಂಥ ಪ್ರಕಾರ್ಯಗಳನ್ನು ನೆರವೇರಿಸುವುದರ ಜೊತೆಗೆ,-

(ಎ) ಪ್ರಾಧಿಕಾರದ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿರತಕ್ಕದ್ದು;

(ಬಿ) ಪ್ರಾಧಿಕಾರದ ಎಲ್ಲಾ ಆಯವ್ಯಯ ಯೋಜನೆ, ಜಾರಿ ಮತ್ತು ಮೇಲ್ವಿಚಾರಣೆ ಪ್ರಕಾರ್ಯಗಳಿಗೆ ಜವಾಬ್ದಾರನಾಗಿರತಕ್ಕದ್ದು;

(ಸಿ) ಪ್ರಾಧಿಕಾರದ ಆಡಳಿತ ಮತ್ತು ಲೆಕ್ಕಪತ್ರಗಳಿಗೆ ಸಂಬಂಧಿಸಿದ ಎಲ್ಲಾ ಮಾಹಿತಿಯನ್ನು ಪ್ರಾಧಿಕಾರವು ಮತ್ತು ಹಾಗೆ ಮಾಡಬೇಕೆಂದು ಪ್ರಾಧಿಕಾರವು ಆದೇಶಿಸಿದ ಇತರ ವಿಷಯಗಳನ್ನು ಪ್ರಾಧಿಕಾರಕ್ಕೆ ಒದಗಿಸತಕ್ಕದ್ದು;

(ಡಿ) ಪ್ರಾಧಿಕಾರದ ವಾರ್ಷಿಕ ವರದಿಗಳು ಮತ್ತು ಲೆಕ್ಕಪರಿಶೋಧಿತ ಲೆಕ್ಕಪತ್ರಗಳನ್ನು ಪ್ರಾಧಿಕಾರಕ್ಕೆ ಪ್ರತಿಯೊಂದು ಹಣಕಾಸಿನ ವರ್ಷಾಂತ್ಯದ ಮೂರು ತಿಂಗಳುಗಳ ಒಳಗೆ ಸಿದ್ಧಪಡಿಸಿ, ಅನುಮೋದನೆಗಾಗಿ ಸಲ್ಲಿತಕ್ಕದ್ದು ಹಾಗೂ ಆ ತರುವಾಯ ಅವುಗಳ ಪ್ರತಿಗಳನ್ನು ಪ್ರಾಧಿಕಾರಕ್ಕೆ ಮತ್ತು ರಾಜ್ಯ ಸರ್ಕಾರಕ್ಕೆ ಸಲ್ಲಿಸತಕ್ಕದ್ದು; ಮತ್ತು

(ಇ) ನಿಯಮಿಸಬಹುದಾದ ಅಂಥ ಇತರ ಪ್ರಕಾರ್ಯಗಳನ್ನು ನಿರ್ವಹಿಸತಕ್ಕದ್ದು.

**9. ಲೆಕ್ಕಪತ್ರ ಅಧಿಕಾರಿ ಮತ್ತು ಇತರ ಅಧಿಕಾರಿಗಳ ನೇಮಕಾತಿ.-** (1) ರಾಜ್ಯ ಸರ್ಕಾರವು, ರಾಜ್ಯ ಲೆಕ್ಕಪತ್ರಗಳ ಸೇವೆಯ ಸಹಾಯಕ ನಿಯಂತ್ರಕರ ದರ್ಜೆಗಿಂತ ಕಡಿಮೆಯಲ್ಲದ ಒಬ್ಬ ಅಧಿಕಾರಿಯನ್ನು ಪ್ರಾಧಿಕಾರದ ಲೆಕ್ಕಪತ್ರಗಳ ಅಧಿಕಾರಿಯನ್ನಾಗಿ ನೇಮಿಸತಕ್ಕದ್ದು.

(2) ಲೆಕ್ಕಪತ್ರ ಅಧಿಕಾರಿಯು, ಆಯುಕ್ತನ ಮುಂದೆ ಕರ್ತವ್ಯಕ್ಕೆ ಹಾಜರಾಗತಕ್ಕದ್ದು ಹಾಗೂ ನಿಯಮಿಸಬಹುದಾದ ಅಂಥ ಅಧಿಕಾರಗಳನ್ನು ಚಲಾಯಿಸತಕ್ಕದ್ದು ಮತ್ತು ಅಂಥ ಇತರ ಪ್ರಕಾರ್ಯಗಳನ್ನು ನಿರ್ವಹಿಸತಕ್ಕದ್ದು.

**10. ಅಧಿಕಾರಿಗಳು ಮತ್ತು ಸಿಬ್ಬಂದಿಯ ನೇಮಕಾತಿ ವಿಧಾನ ಮತ್ತು ಸೇವಾ ಷರತ್ತುಗಳು.-** (1) ರಾಜ್ಯ ಸರ್ಕಾರವು, ಪ್ರಾಧಿಕಾರಕ್ಕೆ ಅಗತ್ಯವಿರಬಹುದಾದ ಅಂಥ ಇತರ ಅಧಿಕಾರಿಗಳು ಮತ್ತು ಸಿಬ್ಬಂದಿಗಳನ್ನು ಒದಗಿಸತಕ್ಕದ್ದು. ಪ್ರಾಧಿಕಾರದ ಆಯುಕ್ತನ, ಅಧಿಕಾರಿಗಳ ಹಾಗೂ ಸಿಬ್ಬಂದಿಯ ನೇಮಕಾತಿಯ ವಿಧಾನ ಮತ್ತು ಸೇವಾ ಷರತ್ತುಗಳು ಹಾಗೂ ಅಧಿಕಾರಿಗಳು ಮತ್ತು ಕರ್ತವ್ಯಗಳು ನಿಯಮಗಳ ಮೂಲಕ ನಿರ್ಧರಿಸಬಹುದಾದಂತೆ ಇರತಕ್ಕದ್ದು.

(2) ಪ್ರಾಧಿಕಾರದ ಆಡಳಿತಾತ್ಮಕ ವೆಚ್ಚಗಳನ್ನು, ಅಧಿಕಾರಿಗಳ ಮತ್ತು ಸಿಬ್ಬಂದಿಯ ವೇತನ ಮತ್ತು ಭತ್ಯೆಗಳನ್ನು ಪ್ರಾಧಿಕಾರದ ನಿಧಿಯಿಂದ ಭರಿಸತಕ್ಕದ್ದು.

#### **ಅಧ್ಯಾಯ - IV** **ಪ್ರಾಧಿಕಾರದ ಅಧಿಕಾರಿಗಳು ಮತ್ತು ಪ್ರಕಾರ್ಯಗಳು**

**11. ಪ್ರಾಧಿಕಾರದ ಪ್ರಕಾರ್ಯಗಳು.-** ಈ ಅಧಿನಿಯಮದ ಮತ್ತು ಅದರ ಅಡಿಯಲ್ಲಿ ರಚಿಸಿದ ನಿಯಮಗಳ ಉಪಬಂಧಗಳಿಗೆ ಒಳಪಟ್ಟು, ಪ್ರಾಧಿಕಾರದ ಪ್ರಕಾರ್ಯಗಳು ಈ ಮುಂದಿನಂತಿರತಕ್ಕದ್ದು, ಎಂದರೆ:-

- (i) ಪಾರಂಪರಿಕ ಪ್ರದೇಶದ ಸರ್ವೇಕ್ಷಣೆಯನ್ನು ನಡೆಸುವುದು ಮತ್ತು ಹಾಗೆ ನಡೆಸಿದ ಸರ್ವೇಕ್ಷಣೆಯ ವರದಿಯನ್ನು ಸಿದ್ಧಪಡಿಸುವುದು;
- (ii) ಪಾರಂಪರಿಕ ಪ್ರದೇಶದ ಅಭಿವೃದ್ಧಿ ಯೋಜನೆಯನ್ನು ಸಿದ್ಧಪಡಿಸುವುದು;
- (iii) ಸಮಿತಿಯು ಯುಕ್ತವಾಗಿ ಅನುಮೋದಿಸಿದ ಅಭಿವೃದ್ಧಿ ಯೋಜನೆಯಲ್ಲಿ ಉದ್ದೇಶಿಸಲಾದ ಅಂಥ ಕಾಮಗಾರಿಗಳನ್ನು ಕೈಗೊಳ್ಳುವಂತೆ ಮಾಡುವುದು;
- (iv) ಸುಸ್ಥಿರ ವಿಧಾನದಲ್ಲಿ ಪಾರಂಪರಿಕ ಪ್ರದೇಶದ ಅಭಿವೃದ್ಧಿ ಯೋಜನೆಯನ್ನು ಅನುಷ್ಠಾನಗೊಳಿಸಲು ಅಗತ್ಯವಾಗಿರುವಂಥ ಹಲವಾರು ಸ್ಥಿಂಗಳನ್ನು ರೂಪಿಸುವುದು;
- (v) ಸದರಿ ಯೋಜನೆ ಮತ್ತು ಸ್ಥಿಮುಗಳಿಗೆ ಅನುಸಾರವಾಗಿ, ಅಭಿವೃದ್ಧಿ ಯೋಜನೆ, ಪಟ್ಟಣ ಯೋಜನಾ ಸ್ಥಿಮುಗಳು ಮತ್ತು ಪಾರಂಪರಿಕ ಪ್ರದೇಶದ ಅಭಿವೃದ್ಧಿಯನ್ನು ಕಾರ್ಯಗತಗೊಳಿಸುವುದನ್ನು ಖಚಿತಗೊಳಿಸುವುದು ಮತ್ತು ಸಮನ್ವಯಗೊಳಿಸುವುದು;
- (vi) ಪಾರಂಪರಿಕ ಪ್ರದೇಶದ ಅಭಿವೃದ್ಧಿಗಾಗಿ ಯಾವುದೇ ಯೋಜನೆ ಅಥವಾ ಸ್ಥಿಮುಗಳಿಗೆ ಹಣವನ್ನು ಸಂಗ್ರಹಿಸುವುದು ಮತ್ತು ಅಂಥ ಯೋಜನೆ ಅಥವಾ ಸ್ಥಿಮನ್ನು ಕಾರ್ಯಗತಗೊಳಿಸುವುದಕ್ಕಾಗಿ ಆ ಪ್ರದೇಶದ ಸ್ಥಳೀಯ ಪ್ರಾಧಿಕಾರಗಳಿಗೆ ನೆರವು ನೀಡುವುದು;
- (vii) ರಾಜ್ಯ ಸರ್ಕಾರವು ವಹಿಸಬಹುದಾದ ಅಥವಾ ಪ್ರಾಧಿಕಾರವು ರಚಿತವಾಗಿರುವ ಉದ್ದೇಶಗಳ ಮುಂದುವರಿಕೆಗಾಗಿ ಅವಶ್ಯವಿರುವ ಇತರ ವಿಷಯಗಳಿಗೆ ಅಗತ್ಯವಾಗಿರಬಹುದಾದ ಅಥವಾ ಅದಕ್ಕೆ ಅನುಷಂಗಿಕವಾದ ಅಥವಾ ಸಹಾಯಕವಾದ ಅಂಥ ಇತರ ಕಾರ್ಯಗಳನ್ನು ಮತ್ತು ಅಗತ್ಯವಾದುದನ್ನು ಮಾಡುವುದು;
- (viii) ಪಾರಂಪರಿಕ ಪ್ರದೇಶದ ಯಾವುದೇ ಅಭಿವೃದ್ಧಿ ಯೋಜನೆ ಅಥವಾ ಅಭಿವೃದ್ಧಿಯನ್ನು ಕಾರ್ಯಗತಗೊಳಿಸುವ ಕಾರ್ಯವನ್ನು ಯಾವುದೇ ಸ್ಥಳೀಯ ಪ್ರಾಧಿಕಾರಕ್ಕೆ ಅಥವಾ ಇತರ ಏಜೆನ್ಸಿಗೆ ವಹಿಸಿಕೊಡುವುದು;

(ix) ಪಾರಂಪರಿಕ ಪ್ರದೇಶದ ಪರಿಮಿತಿಯೊಳಗೆ ಅಧಿಕಾರ ವ್ಯಾಪ್ತಿ ಚಲಾಯಿಸುವ ಸ್ಥಳೀಯ ಪ್ರಾಧಿಕಾರಗಳು ಮತ್ತು ಕರ್ನಾಟಕ ನಗರಾಭಿವೃದ್ಧಿ ಪ್ರಾಧಿಕಾರಗಳ ಅಧಿನಿಯಮ, 1987ರ (1987ರ ಕರ್ನಾಟಕ ಅಧಿನಿಯಮ 34) ಅಡಿಯಲ್ಲಿ ರಚಿತವಾದ ನಗರಾಭಿವೃದ್ಧಿ ಪ್ರಾಧಿಕಾರವು, ಯಾವುದಾದರೂ ಇದ್ದರೆ, ಅವುಗಳ ಮತ್ತು ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳ ಚರಂಡಿ ಅಭಿವೃದ್ಧಿ ಮಂಡಲಿ, ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಲಿ, ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ, ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ಧಿ ಮಂಡಲಿ, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಮತ್ತು ಪಾರಂಪರಿಕ ಪ್ರದೇಶ ಅಭಿವೃದ್ಧಿ ಕಾರ್ಯಚಟುವಟಿಕೆಗಳಿಗೆ ಸಂಬಂಧಿಸಿದ ಅಂಥ ಇತರ ನಿಕಾಯಗಳ ಕಾರ್ಯಚಟುವಟಿಕೆಗಳನ್ನು ಸಮನ್ವಯಗೊಳಿಸುವುದು;

(x) ಯೋಜನೆಯ ಅಡಿಯಲ್ಲಿ ವಹಿಸಿದ ವೆಚ್ಚದ ಪ್ರಗತಿಯ ಹಾಗೂ ಕಾರ್ಯನಿರ್ವಹಣೆಯ ಬಗ್ಗೆ ಮೇಲ್ವಿಚಾರಣೆ ನಡೆಸುವುದು ಮತ್ತು ಪುನರೀಕ್ಷಿಸುವುದು;

(xi) ಪಾರಂಪರಿಕ ಪ್ರದೇಶದೊಳಗಿನ ಸಾರ್ವಜನಿಕ ಸ್ವತ್ತನ್ನು ಸಂರಕ್ಷಿಸಲು ಕ್ರಮಕೈಕೊಳ್ಳುವುದು;

(xii) ಲಕ್ಕುಂಡಿ ಪಾರಂಪರಿಕ ಪ್ರದೇಶದ ಪುರಾತತ್ವ ಮಹತ್ವದ ಬಗ್ಗೆ ಸ್ಥಳೀಯ, ಪ್ರಾದೇಶಿಕ, ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಅರಿವು ಮೂಡಿಸುವುದು;

(xiii) ಲಕ್ಕುಂಡಿ ಪಾರಂಪರಿಕ ಪ್ರದೇಶದ ಪುರಾತತ್ವ, ಐತಿಹಾಸಿಕ ಮತ್ತು ಪರಿಸರ ಸಂಬಂಧಿ ಮೌಲ್ಯಗಳನ್ನು ತಿಳಿದುಕೊಳ್ಳುವುದಕ್ಕಾಗಿ ಸೂಕ್ತ ಸಂಶೋಧನೆ ನಡೆಸಲು ಉತ್ತೇಜಿಸುವುದು ಮತ್ತು ಪ್ರೋತ್ಸಾಹಿಸುವುದು;

(xiv) ನಿಯಮಿಸಬಹುದಾದ ಅಂಥ ಇತರ ಪ್ರಕಾರ್ಯಗಳನ್ನು ನಿರ್ವಹಿಸುವುದು.

**12. ಅಧ್ಯಕ್ಷರ ವಿಶೇಷ ಅಧಿಕಾರಗಳು.-** ಪ್ರಾಧಿಕಾರದ ಸಭೆಯನ್ನು ಕರೆಯಲು ಸಾಕಷ್ಟು ಸಮಯವಿಲ್ಲದಿರುವ ತುರ್ತು ಸನ್ನಿವೇಶಗಳಲ್ಲಿ, ಉದ್ದೇಶಗಳ ಪರಿಣಾಮಕಾರಿ ಈಡೇರಿಕೆಗಾಗಿ ಸ್ವತಃ ಕಾರ್ಯ ಪ್ರವೃತ್ತವಾಗಲು ಮತ್ತು ಕ್ರಮ ಕೈಗೊಳ್ಳುವಂತೆ ನಿರ್ದೇಶಿಸಲು, ಅಧ್ಯಕ್ಷರಿಗೆ ವಿಶೇಷ ಅಧಿಕಾರವಿರತಕ್ಕದ್ದು. ಅಧ್ಯಕ್ಷರು ಕ್ರಮ ತೆಗೆದುಕೊಂಡು ಪ್ರಾಧಿಕಾರದ ಮುಂದಿನ ತಕ್ಷಣದ ಸಭೆಯಲ್ಲಿ ವಿಷಯವನ್ನು ಪ್ರಾಧಿಕಾರದ ಮುಂದೆ ಮಂಡಿಸತಕ್ಕದ್ದು ಮತ್ತು ಅದನ್ನು ಉರ್ಜಿತಗೊಳಿಸುವಂತೆ ಕೋರತಕ್ಕದ್ದು.

**13. ಪ್ರತ್ಯಾಯೋಜನೆಗೆ ಅಧಿಕಾರ.-** ಪ್ರಾಧಿಕಾರವು, ಅಧಿಸೂಚನೆಯ ಮೂಲಕ, ಪರಿನಿಯಮಗಳ ರಚನಾಧಿಕಾರವನ್ನು ಹೊರತುಪಡಿಸಿ, ಈ ಅಧಿನಿಯಮದ ಅಡಿಯಲ್ಲಿ ಅದು ಚಲಾಯಿಸಬಹುದಾದ ಯಾವುದೇ ಅಧಿಕಾರವನ್ನು, ಅಧ್ಯಕ್ಷರು ಅಥವಾ ಅಧಿಸೂಚನೆಯಲ್ಲಿ ನಿರ್ದಿಷ್ಟಪಡಿಸಬಹುದಾದ ಪ್ರಾಧಿಕಾರದ ಅಂಥ ಅಧಿಕಾರಿಯು ಸಹ, ಅದರಲ್ಲಿ ನಿರ್ದಿಷ್ಟಪಡಿಸಬಹುದಾದ ಅಂಥ ನಿರ್ಬಂಧಗಳು ಮತ್ತು ಷರತ್ತುಗಳಿಗೆ ಒಳಪಟ್ಟು, ಚಲಾಯಿಸಲು ನಿರ್ದೇಶನ ನೀಡಬಹುದು.

**14. ಪ್ರಾಧಿಕಾರದ ಅನುಮತಿ ಇಲ್ಲದೆ ಯಾವುದೇ ಇತರ ಪ್ರಾಧಿಕಾರ ಅಥವಾ ವ್ಯಕ್ತಿಯು ಅಭಿವೃದ್ಧಿ ಕಾರ್ಯವನ್ನು ಕೈಗೊಳ್ಳಕೂಡದು.-** (1) ತತ್ಕಾಲದಲ್ಲಿ ಜಾರಿಯಲ್ಲಿರುವ ಯಾವುದೇ ಕಾನೂನಿನಲ್ಲಿ ಏನೇ ಒಳಗೊಂಡಿದ್ದರೂ, ಪ್ರಾಧಿಕಾರದ ಪೂರ್ವಸಮಾಲೋಚನೆ, ಸಮ್ಮತಿ ಮತ್ತು ಲಿಖಿತ ಅನುಮತಿಯ ಹೊರತಾಗಿ ಯಾವುದೇ ಇತರ ಪ್ರಾಧಿಕಾರ ಅಥವಾ ವ್ಯಕ್ತಿಯು ಪಾರಂಪರಿಕ ಪ್ರದೇಶದೊಳಗೆ, ಯಾವುದೇ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳತಕ್ಕದ್ದಲ್ಲ.



(2) (1)ನೇ ಉಪಪ್ರಕರಣದಲ್ಲಿ ಉಲ್ಲೇಖಿಸಿದ ಯಾವುದೇ ಅಭಿವೃದ್ಧಿಗಾಗಿ, ಪಾರಂಪರಿಕ ಪ್ರದೇಶದೊಳಗೆ, ಅಂಥ ಅಭಿವೃದ್ಧಿಗಾಗಿ ಪ್ರಾಧಿಕಾರವು ಅನುಮತಿಯನ್ನು ನೀಡಿದ್ದ ಹೊರತು, ಯಾವುದೇ ಸ್ಥಳೀಯ ಪ್ರಾಧಿಕಾರವು ಅನುಮತಿಯನ್ನು ನೀಡತಕ್ಕದ್ದಲ್ಲ.

(3) (1)ನೇ ಉಪಪ್ರಕರಣದಲ್ಲಿ ಉಲ್ಲೇಖಿಸಿದ ಅಭಿವೃದ್ಧಿಯನ್ನು ಕೈಗೊಳ್ಳಲು ಇಚ್ಛಿಸುವ ಯಾವುದೇ ಪ್ರಾಧಿಕಾರವು ಅಥವಾ ವ್ಯಕ್ತಿಯು ಅಂಥ ಅಭಿವೃದ್ಧಿಯನ್ನು ಕೈಗೊಳ್ಳಲು ಅನುಮತಿಯನ್ನು ಕೋರಿ ಪ್ರಾಧಿಕಾರಕ್ಕೆ ಲಿಖಿತದಲ್ಲಿ ಅರ್ಜಿಯನ್ನು ಸಲ್ಲಿಸತಕ್ಕದ್ದು.

(4) ಪ್ರಾಧಿಕಾರವು, ತಾನು ಅವಶ್ಯಕವೆಂದು ಭಾವಿಸುವ ಅಂಥ ವಿಚಾರಣೆಯನ್ನು ನಡೆಸಿದ ತರುವಾಯ, ತಾನು ವಿಧಿಸುವುದು ಸೂಕ್ತವೆಂದು ಭಾವಿಸಬಹುದಾದ ಅಂಥ ಷರತ್ತುಗಳಿಲ್ಲದೆ ಅಥವಾ ಷರತ್ತುಗಳೊಡನೆ ಅಂಥ ಅನುಮತಿಯನ್ನು ನೀಡಬಹುದು ಅಥವಾ ಅಂಥ ಅನುಮತಿಯನ್ನು ನೀಡಲು ನಿರಾಕರಿಸಬಹುದು.

(5) (4)ನೇ ಉಪಪ್ರಕರಣದ ಅಡಿಯಲ್ಲಿ ಪ್ರಾಧಿಕಾರದ ತೀರ್ಮಾನದಿಂದ ಬಾಧಿತವಾದ ಯಾವುದೇ ಪ್ರಾಧಿಕಾರ ಅಥವಾ ವ್ಯಕ್ತಿಯು, ತೀರ್ಮಾನದ ದಿನಾಂಕದಿಂದ ಮೂವತ್ತು ದಿನಗಳೊಳಗೆ ಅಂಥ ತೀರ್ಮಾನದ ವಿರುದ್ಧ ರಾಜ್ಯ ಸರ್ಕಾರಕ್ಕೆ ಅಪೀಲನ್ನು ಸಲ್ಲಿಸಬಹುದು, ಅದರ ತೀರ್ಮಾನವು ಅಂತಿಮವಾಗಿರತಕ್ಕದ್ದು:

ಪರಂತು, ಅಂಥ ಅಪೀಲನ್ನು ಸಲ್ಲಿಸುವ ಬಾಧಿತ ಪ್ರಾಧಿಕಾರವು, ಕೇಂದ್ರ ಸರ್ಕಾರದ ಆಡಳಿತ ನಿಯಂತ್ರಣದಲ್ಲಿದ್ದರೆ, ರಾಜ್ಯ ಸರ್ಕಾರವು ಕೇಂದ್ರ ಸರ್ಕಾರದೊಡನೆ ಸಮಾಲೋಚನೆ ನಡೆಸಿದ ತರುವಾಯ ಅಪೀಲನ್ನು ಕುರಿತು ತೀರ್ಮಾನ ಕೈಗೊಳ್ಳತಕ್ಕದ್ದು.

(6) ಯಾವೊಬ್ಬ ವ್ಯಕ್ತಿ ಅಥವಾ ಪ್ರಾಧಿಕಾರವು, (5)ನೇ ಉಪಪ್ರಕರಣದಲ್ಲಿ ಮಾರ್ಪಡಿಸಲಾದಂತೆ, (4)ನೇ ಉಪಪ್ರಕರಣದ ಅಡಿಯಲ್ಲಿ ನೀಡಿದ ತೀರ್ಮಾನಕ್ಕೆ ವಿರುದ್ಧವಾಗಿ ಯಾವುದೇ ಕಾರ್ಯವನ್ನು ಕೈಗೊಂಡಿದ್ದರೆ, ಅಂಥ ತೀರ್ಮಾನಕ್ಕೆ ವಿರುದ್ಧವಾಗಿ ಕೈಗೊಂಡ ಯಾವುದೇ ಅಭಿವೃದ್ಧಿ ಕಾಮಗಾರಿಯನ್ನು ಕಡೆಹುವ, ನಾಶಪಡಿಸುವ ಅಥವಾ ತೆಗೆದುಹಾಕುವ ಅಧಿಕಾರವನ್ನು ಮತ್ತು ಅಂಥ ಕಡೆಹುವ, ನಾಶಪಡಿಸುವ ಅಥವಾ ತೆಗೆದುಹಾಕುವ ವೆಚ್ಚವನ್ನು ಸಂಬಂಧಪಟ್ಟ ವ್ಯಕ್ತಿಯಿಂದ ಅಥವಾ ಪ್ರಾಧಿಕಾರದಿಂದ, ಕಾನೂನಿನ ಸೂಕ್ತ ಪ್ರಕ್ರಿಯೆಗಳನ್ನು ಅನುಸರಿಸಿ ವಸೂಲಾಡುವ ಅಧಿಕಾರವನ್ನು ಪ್ರಾಧಿಕಾರವು ಹೊಂದಿರತಕ್ಕದ್ದು.

**15. ಪ್ರವೇಶಕ್ಕೆ ಅಧಿಕಾರ.-** ಪ್ರಾಧಿಕಾರವು, ಯಾವುದೇ ಭೂಮಿ ಅಥವಾ ಕಟ್ಟಡವನ್ನು, ಕೆಲಸಗಾರರ ಸಹಾಯ ಪಡೆದು ಅಥವಾ ಸಹಾಯವನ್ನು ಪಡೆಯದೆ,-

(ಎ) ಅಂಥ ಭೂಮಿ ಅಥವಾ ಕಟ್ಟಡಕ್ಕಾಗಿ ಯಾವುದೇ ವಿಚಾರಣೆ, ತಪಾಸಣೆ, ಅಳತೆ ಅಥವಾ ಸಮೀಕ್ಷೆ ಅಥವಾ ಮಟ್ಟಮಾಡುವ;

(ಬಿ) ನಿರ್ಮಾಣದಲ್ಲಿರುವ ಕಾಮಗಾರಿಗಳನ್ನು ಪರೀಕ್ಷಿಸುವ ಮತ್ತು ಒಳಚರಂಡಿ ಹಾಗೂ ಚರಂಡಿಗಳ ಮಾರ್ಗವನ್ನು ಖಚಿತಪಡಿಸಿಕೊಳ್ಳುವ;

(ಸಿ) ಒಳ ಮಣ್ಣಿನಲ್ಲಿ ತೋಡುವ ಅಥವಾ ಕೊರೆಯುವ;

(ಡಿ) ಕಾಮಗಾರಿಯ ಗಡಿಗಳನ್ನು ಮತ್ತು ಉದ್ದೇಶಿತ ರೇಖೆಗಳನ್ನು ಹಾಕುವ;

(ಇ) ಗುರುತುಗಳನ್ನು ಹಾಕುವ ಹಾಗೂ ಕಂದಕಗಳನ್ನು ತೋಡುವ ಮೂಲಕ ಅಂಥ ಮಟ್ಟಗಳನ್ನು, ಗಡಿಗಳನ್ನು ಮತ್ತು ರೇಖೆಗಳನ್ನು ಹಾಕುವ;

(ಎಫ್) ಯಾವುದೇ ಯೋಜನೆಯನ್ನು ಉಲ್ಲಂಘಿಸಿ ಅಥವಾ ಯಾವ ಷರತ್ತುಗಳಿಗೆ ಒಳಪಟ್ಟು ಅಂಥ ಅನುಮತಿಯನ್ನು ನೀಡಲಾಗಿತ್ತೋ ಆ ಷರತ್ತುಗಳನ್ನು ಉಲ್ಲಂಘಿಸಿ ಯಾವುದೇ ಭೂಮಿಯನ್ನು ಅಭಿವೃದ್ಧಿಪಡಿಸಲಾಗುತ್ತಿದೆಯೇ ಅಥವಾ ಅಭಿವೃದ್ಧಿಪಡಿಸಲಾಗಿದೆಯೇ ಎಂಬುದನ್ನು ಖಚಿತಪಡಿಸಿಕೊಳ್ಳುವ; ಅಥವಾ

(ಜಿ) ಈ ಅಧಿನಿಯಮದ ದಕ್ಷ ಆಡಳಿತಕ್ಕಾಗಿ ಅವಶ್ಯಕವಾದ ಇತರ ಯಾವುದೇ ಕಾರ್ಯಗಳನ್ನು ಮಾಡುವ,

- ಉದ್ದೇಶಕ್ಕಾಗಿ ಪ್ರವೇಶಿಸಲು ಯಾವೊಬ್ಬ ವ್ಯಕ್ತಿಯನ್ನು ಪ್ರಾಧಿಕರಿಸಬಹುದು: ಪರಂತು,-

(i) ಸೂರ್ಯೋದಯ ಮತ್ತು ಸೂರ್ಯಾಸ್ತದೊಳಗಿನ ಅವಧಿಯ ಹೊರತಾಗಿ ಮತ್ತು ಅಧಿಭೋಗದಾರನಿಗೆ ಅಥವಾ ಅಲ್ಲಿ ಯಾವೊಬ್ಬ ಅಧಿಭೋಗದಾರನು ಇರದಿದ್ದರೆ, ಭೂಮಿಯ ಅಥವಾ ಕಟ್ಟಡದ ಮಾಲೀಕನಿಗೆ ಸೂಕ್ತ ನೋಟೀಸನ್ನು ನೀಡದೆ ಹಾಗೆ ಪ್ರವೇಶಿಸತಕ್ಕದ್ದಲ್ಲ;

(ii) ಮಹಿಳೆಯರು ಅಥವಾ ಮಕ್ಕಳು, ಯಾರಾದರೂ ಇದ್ದರೆ ಅವರು, ಅಂಥ ಭೂಮಿ ಅಥವಾ ಕಟ್ಟಡದಿಂದ ಹೊರ ಹೋಗಲು ಸಾಕಷ್ಟು ಅವಕಾಶವನ್ನು ಪ್ರತಿ ಸಂಧರ್ಭದಲ್ಲಿಯೂ ನೀಡತಕ್ಕದ್ದು; ಮತ್ತು

(iii) ಸಾಧ್ಯವಾದಷ್ಟು ಮಟ್ಟಿಗೆ ಪ್ರವೇಶ ಮಾಡಿದ ಉದ್ದೇಶದ ಜರೂರು ಅವಶ್ಯಕತೆಗೆ ಅನುಗುಣವಾಗಿ, ಪ್ರವೇಶಿಸಿದ ಭೂಮಿ ಅಥವಾ ಕಟ್ಟಡದ ಅಧಿಭೋಗದಾರನ ಸಾಮಾಜಿಕ ಮತ್ತು ಧಾರ್ಮಿಕ ಆಚರಣೆಗೆ ಯಾವಾಗಲೂ ಸೂಕ್ತ ಗಮನ ನೀಡತಕ್ಕದ್ದು.

**16. ಶುಲ್ಕ ವಿಧಿಸುವುದು.-** (1) 14ನೇ ಪ್ರಕರಣದ ಅಡಿಯಲ್ಲಿ ಅನುಮತಿಗಳ ನೀಡಿಕೆಗಾಗಿ ವಿನಿಯಮಗಳ ಮೂಲಕ ನಿರ್ದಿಷ್ಟಪಡಿಸಬಹುದಾದಂತೆ, ಅಂಥ ದರದಲ್ಲಿ ಶುಲ್ಕವನ್ನು ವಿಧಿಸುವುದು ಪ್ರಾಧಿಕಾರಕ್ಕೆ ಕಾನೂನುಬದ್ಧವಾಗಿರತಕ್ಕದ್ದು.

(2) ಈ ಅಧಿನಿಯಮದ ಅಡಿಯಲ್ಲಿ ಸಂಗ್ರಹಿಸಿದ ಎಲ್ಲಾ ಶುಲ್ಕಗಳನ್ನು ಪ್ರಾಧಿಕಾರದ ನಿಧಿಗೆ ಜಮಾ ಮಾಡತಕ್ಕದ್ದು.

**17. ಪ್ರಾಧಿಕಾರದ ನಿಧಿ.-** (1) ಪ್ರಾಧಿಕಾರವು, 'ಪ್ರಾಧಿಕಾರ ನಿಧಿ' ಎಂದು ಕರೆಯಲಾಗುವ ಒಂದು ನಿಧಿಯನ್ನು ಹೊಂದಿರತಕ್ಕದ್ದು, ಇದನ್ನು ಪ್ರಾಧಿಕಾರವು ಪ್ರಾಧಿಕರಿಸಬಹುದಾದಂತೆ ಅಂಥ ಅಧಿಕಾರಿಗಳು ನಿರ್ವಹಿಸತಕ್ಕದ್ದು.

(2) ಪ್ರಾಧಿಕಾರವು, ಈ ಅಧಿನಿಯಮದ ಎಲ್ಲ ಅಥವಾ ಯಾವುದೇ ಉದ್ದೇಶಗಳಿಗಾಗಿ, ಕೇಂದ್ರ ಸರ್ಕಾರ, ರಾಜ್ಯ ಸರ್ಕಾರ, ಸ್ಥಳೀಯ ಪ್ರಾಧಿಕಾರ, ಯಾವುದೇ ಅಂತರರಾಷ್ಟ್ರೀಯ ಸಂಘ ಸಂಸ್ಥೆಯಿಂದ ಅಥವಾ ಯಾವೊಬ್ಬ ವ್ಯಕ್ತಿಯಿಂದ ಅಥವಾ ನಿಗಮಿತವಾಗಿರುವ ಅಥವಾ ಆಗಿಲ್ಲದಿರುವ ಒಂದು ನಿಕಾಯದಿಂದ ಅನುದಾನಗಳು, ಧನ ಸಹಾಯಗಳು, ಕೊಡುಗೆಗಳು, ಕಾಣಿಕೆಗಳು ಮತ್ತು ದಾನಗಳನ್ನು ಸ್ವೀಕರಿಸಬಹುದು.

(3) ಪ್ರಾಧಿಕಾರವು ಸ್ವಂತ ಸಂಪನ್ಮೂಲಗಳಿಂದ ತನ್ನ ಆಡಳಿತ ವೆಚ್ಚಗಳನ್ನು ಭರಿಸಲು ಸಮರ್ಥವಾಗುವವರೆಗೆ ಪ್ರಾಧಿಕಾರದ ಆಡಳಿತ ವೆಚ್ಚಗಳಿಗೆ ಸಮನಾದ ಮೊತ್ತದ ಅನುದಾನವನ್ನು ರಾಜ್ಯ ಸರ್ಕಾರವು, ಪ್ರಾಧಿಕಾರಕ್ಕೆ ಪ್ರತಿವರ್ಷವು ನೀಡತಕ್ಕದ್ದು.

(4) ಈ ಅಧಿನಿಯಮದ ಬಲದಿಂದ, ಪ್ರಾಧಿಕಾರವು ಅಥವಾ ಅದರ ಪರವಾಗಿ ಸ್ವೀಕರಿಸಿದ ಎಲ್ಲಾ ಹಣವನ್ನು ಮತ್ತು ಪ್ರಾಧಿಕಾರಕ್ಕೆ ಪ್ರಾಪ್ತವಾಗುವ ಎಲ್ಲಾ ಬಡ್ಡಿ, ಲಾಭ ಮತ್ತು ಸಾಲವಾಗಿ ಪಡೆದ ಹಣವನ್ನು ನಿಧಿಗೆ ಜಮಾ ಮಾಡತಕ್ಕದ್ದು.

(5) ರಾಜ್ಯ ಸರ್ಕಾರವು, ಅನ್ಯಥಾ ನಿರ್ದೇಶಿಸಿದ ಹೊರತಾಗಿ, ಪೂರ್ವೋಕ್ತ ಉಪಬಂಧಗಳಲ್ಲಿ ನಿರ್ದಿಷ್ಟಪಡಿಸಿದ ಮತ್ತು ನಿಧಿಯ ಭಾಗವಾಗುವ ಎಲ್ಲಾ ಹಣ ಮತ್ತು ಸ್ವೀಕೃತಿಗಳನ್ನು, ಭಾರತದ ರಿಸರ್ವ್ ಬ್ಯಾಂಕ್ ಅಧಿನಿಯಮ, 1934ರಲ್ಲಿ (1934ರ ಕೇಂದ್ರ ಅಧಿನಿಯಮ) ಪರಿಭಾಷಿಸಿದಂತೆ ಯಾವುದೇ ಅನುಸೂಚಿತ ಬ್ಯಾಂಕಿನಲ್ಲಿ ಠೇವಣಿ ಇಡತಕ್ಕದ್ದು ಅಥವಾ ರಾಜ್ಯ ಸರ್ಕಾರವು ಅನುಮೋದಿಸಬಹುದಾದ ಅಂಥ ಭದ್ರತೆಗಳಲ್ಲಿ ತೊಡಗಿಸಬಹುದು.

(6) ನಿಧಿಯನ್ನು ಮತ್ತು ಪ್ರಾಧಿಕಾರದಲ್ಲಿ ನಿಹಿತವಾಗುವ ಎಲ್ಲ ಇತರ ಸ್ವತ್ತುಗಳನ್ನು ಈ ಅಧಿನಿಯಮದ ಉಪಬಂಧಗಳಿಗೊಳಪಟ್ಟು ಮತ್ತು ಉದ್ದೇಶಗಳಿಗಾಗಿ ಅದು ಧಾರಣ ಮಾಡತಕ್ಕದ್ದು ಮತ್ತು ವಿನಿಯೋಗಿಸತಕ್ಕದ್ದು.

**18. ಆಯವ್ಯಯ.-** ಪ್ರಾಧಿಕಾರವು, ಪ್ರತಿವರ್ಷವು, ನಿಯಮಿಸಬಹುದಾದ ಅಂಥ ನಮೂನೆಯಲ್ಲಿ ಮತ್ತು ಅಂಥ ಕಾಲದಲ್ಲಿ, ಮುಂದಿನ ಆರ್ಥಿಕ ವರ್ಷದ ಸಂಬಂಧದಲ್ಲಿ, ಪ್ರಾಧಿಕಾರದ ಸ್ವೀಕೃತಿಗಳು ಮತ್ತು ಬಟವಾಡೆಗಳನ್ನು ತೋರಿಸುವ ವಾರ್ಷಿಕ ಆಯವ್ಯಯ ಅಂದಾಜನ್ನು ಸಿದ್ಧಪಡಿಸತಕ್ಕದ್ದು ಮತ್ತು ರಾಜ್ಯ ಸರ್ಕಾರಕ್ಕೆ ಅದರ ಒಂದು ಪ್ರತಿಯನ್ನು ಸಲ್ಲಿಸತಕ್ಕದ್ದು.

**19. ವಾರ್ಷಿಕ ವರದಿ.-** ಪ್ರಾಧಿಕಾರವು, ಪ್ರತಿಯೊಂದು ವರ್ಷದ ಮುಕ್ತಾಯದ ತರುವಾಯ, ನಿಯಮಿಸಬಹುದಾದ ಅಂಥ ನಮೂನೆಯಲ್ಲಿ ಮತ್ತು ಅಂಥ ದಿನಾಂಕಕ್ಕೆ ಮೊದಲು, ಅಂಥ ವರ್ಷದಲ್ಲಿಯೆ ಅದರ ಕಾರ್ಯಚಟುವಟಿಕೆಗಳ ಒಂದು ವರದಿಯನ್ನು ಸಿದ್ಧಪಡಿಸತಕ್ಕದ್ದು ಮತ್ತು ರಾಜ್ಯ ಸರ್ಕಾರಕ್ಕೆ ಸಲ್ಲಿಸತಕ್ಕದ್ದು ಹಾಗೂ ರಾಜ್ಯ ಸರ್ಕಾರವು, ಅಂಥ ವರದಿಯ ಒಂದು ಪ್ರತಿಯನ್ನು ರಾಜ್ಯ ವಿಧಾನ ಮಂಡಲದ ಉಭಯ ಸದನಗಳ ಮುಂದೆ ಮಂಡಿಸುವಂತೆ ಮಾಡತಕ್ಕದ್ದು.

**20. ಪ್ರಾಧಿಕಾರಕ್ಕೆ ಧನ ಸಹಾಯ ಮತ್ತು ಸಾಲಗಳು.-** (1) ರಾಜ್ಯ ಸರ್ಕಾರವು ನಿರ್ಧರಿಸಬಹುದಾದ ಅಂಥ ನಿಬಂಧನೆಗಳು ಮತ್ತು ಷರತ್ತುಗಳ ಮೇಲೆ ರಾಜ್ಯ ಸರ್ಕಾರವು, ಕಾಲಕಾಲಕ್ಕೆ ಈ ಅಧಿನಿಯಮದ ಉದ್ದೇಶಗಳಿಗಾಗಿ ಪ್ರಾಧಿಕಾರಕ್ಕೆ ಧನ ಸಹಾಯವನ್ನು ನೀಡಬಹುದು.

(2) ಈ ಅಧಿನಿಯಮದ ಉಪಬಂಧಗಳಿಗೆ ಅಸಂಗತವಾಗದಂತೆ, ರಾಜ್ಯ ಸರ್ಕಾರವು ನಿರ್ಧರಿಸಬಹುದಾದ ಅಂಥ ನಿಬಂಧನೆಗಳು ಮತ್ತು ಷರತ್ತುಗಳ ಮೇಲೆ ರಾಜ್ಯ ಸರ್ಕಾರವು, ಕಾಲಕಾಲಕ್ಕೆ ಪ್ರಾಧಿಕಾರಕ್ಕೆ ಮುಂಗಡ ಸಾಲಗಳನ್ನು ನೀಡಬಹುದು.

**21. ಸಾಲವನ್ನು ಪಡೆಯಲು ಪ್ರಾಧಿಕಾರಕ್ಕೆ ಇರುವ ಅಧಿಕಾರ.-** ಪ್ರಾಧಿಕಾರವು, ಕಾಲಕಾಲಕ್ಕೆ ರಾಜ್ಯ ಸರ್ಕಾರದ ಪೂರ್ವಮಂಜೂರಾತಿಯೊಂದಿಗೆ ಮತ್ತು ಈ ಅಧಿನಿಯಮದ ಉಪಬಂಧಗಳಿಗೊಳಪಟ್ಟು ಹಾಗೂ ಈ ಸಂಬಂಧದಲ್ಲಿ ನಿಯಮಿಸಬಹುದಾದ ಅಂಥ ಷರತ್ತುಗಳಿಗೊಳಪಟ್ಟು, ಈ ಅಧಿನಿಯಮದ ಉದ್ದೇಶಗಳಿಗಾಗಿ ಅಗತ್ಯವಾದ ಯಾವುದೇ ಮೊತ್ತವನ್ನು ಸಾಲವನ್ನಾಗಿ ಪಡೆಯಬಹುದು.

**22. ಲೆಕ್ಕಪತ್ರಗಳು ಮತ್ತು ಲೆಕ್ಕಪರಿಶೋಧನೆ.-** (1) ಪ್ರಾಧಿಕಾರವು, ಈ ಅಧಿನಿಯಮದ ಅಡಿಯಲ್ಲಿ ರಚಿಸಿದ ನಿಯಮಗಳಲ್ಲಿ ಅಗತ್ಯಪಡಿಸಬಹುದಾದಂತೆ, ಸರಿಯಾದ ಲೆಕ್ಕ ಪುಸ್ತಕಗಳನ್ನು ಮತ್ತು ಇತರ ಪುಸ್ತಕಗಳನ್ನು ನಿರ್ವಹಿಸುವಂತೆ ಮಾಡತಕ್ಕದ್ದು ಮತ್ತು ಅಂಥ ನಿಯಮಗಳಿಗನುಸಾರವಾಗಿ ಲೆಕ್ಕಪತ್ರಗಳ ವಾರ್ಷಿಕ ವಿವರ ಪಟ್ಟಿಗಳನ್ನು ಸಿದ್ಧಪಡಿಸತಕ್ಕದ್ದು.

(2) ಪ್ರಾಧಿಕಾರವು, ಅದರ ಲೆಕ್ಕಪತ್ರಗಳನ್ನು ಪ್ರಧಾನ ನಿರ್ದೇಶಕರು, ಕರ್ನಾಟಕ ರಾಜ್ಯ ಲೆಕ್ಕಪರಿಶೋಧನೆ ಮತ್ತು ಲೆಕ್ಕಪತ್ರಗಳ ಇಲಾಖೆ ಇವರಿಂದ ವಾರ್ಷಿಕವಾಗಿ ಲೆಕ್ಕಪರಿಶೋಧನೆ ಮಾಡಿಸತಕ್ಕದ್ದು.

(3) ಪ್ರಾಧಿಕಾರದ ಲೆಕ್ಕಪತ್ರಗಳ ಲೆಕ್ಕಪರಿಶೋಧನೆ ಮಾಡಿದ ಮೇಲೆ, ಕೂಡಲೇ ಅದರ ಒಂದು ಪ್ರತಿಯನ್ನು, ಅದರ ಮೇಲಿನ ಲೆಕ್ಕಪರಿಶೋಧನೆಯ ವರದಿಯ ಒಂದು ಪ್ರತಿಯೊಡನೆ ಪ್ರಾಧಿಕಾರವು, ರಾಜ್ಯ ಸರ್ಕಾರಕ್ಕೆ ಕಳುಹಿಸಿಕೊಡತಕ್ಕದ್ದು ಮತ್ತು ನಿಯಮಿಸಲಾದ ವಿಧಾನದಲ್ಲಿ ಲೆಕ್ಕಪತ್ರಗಳನ್ನು ಪ್ರಕಟಿಸುವಂತೆ ಮಾಡತಕ್ಕದ್ದು ಮತ್ತು ಸೂಕ್ತ ಬೆಲೆಯಲ್ಲಿ ಮಾರಾಟ ಮಾಡಲು ಅವುಗಳ ಪ್ರತಿಗಳನ್ನು ಇಡತಕ್ಕದ್ದು.

(4) ರಾಜ್ಯ ಸರ್ಕಾರವು, ಲೆಕ್ಕಪರಿಶೋಧಕರ ವರದಿಯನ್ನು ಪರಿಶೀಲಿಸಿದ ತರುವಾಯ ನೀಡಲು ಸೂಕ್ತವೆಂದು ಅದು ಭಾವಿಸುವ ಅಂಥ ನಿರ್ದೇಶನಗಳನ್ನು ಪ್ರಾಧಿಕಾರವು ಪಾಲಿಸತಕ್ಕದ್ದು.

## ಅಧ್ಯಾಯ -V ಸಂಕೀರ್ಣ ವಿಷಯಗಳು

**23. ಪ್ರಾಧಿಕಾರದಿಂದ ನಿರ್ದೇಶನಗಳು.-** (1) ಪ್ರಾಧಿಕಾರವು, 11ನೇ ಪ್ರಕರಣದ ಅಥವಾ ಯಾವುದೇ ಪಟ್ಟಣ ಯೋಜನೆಯ ಸ್ಕೀಮಿನ ಅಡಿಯಲ್ಲಿ ರೂಪಿಸಿದ ಯೋಜನೆಗಳು ಮತ್ತು ಸ್ಕೀಮುಗಳನ್ನು ಕಾರ್ಯಗತಗೊಳಿಸುವುದಕ್ಕಾಗಿ ಯಾವುದೇ ಸ್ಥಳೀಯ ಪ್ರಾಧಿಕಾರಕ್ಕೆ, ಸಂಬಂಧಪಟ್ಟ ನಗರಾಭಿವೃದ್ಧಿ ಪ್ರಾಧಿಕಾರಕ್ಕೆ, ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಗೆ, ಕರ್ನಾಟಕ ವಿದ್ಯುಚ್ಛಕ್ತಿ ಪ್ರಸರಣ ನಿಗಮಕ್ಕೆ ಮತ್ತು ಪಾರಂಪರಿಕ ಪ್ರದೇಶದಲ್ಲಿಯ ಅಭಿವೃದ್ಧಿ ಚಟುವಟಿಕೆಗಳಿಗೆ ಸಂಬಂಧಪಟ್ಟ ಅಂಥ ಇತರ ನಿಕಾಯಗಳಿಗೆ ನಿರ್ದೇಶನಗಳನ್ನು ನೀಡಬಹುದು.

(2) ತತ್ಕಾಲದಲ್ಲಿ ಜಾರಿಯಲ್ಲಿರುವ ಯಾವುದೇ ಕಾನೂನಿನಲ್ಲಿ ಏನೇ ಒಳಗೊಂಡಿದ್ದರೂ, ಅಂಥ ಪ್ರತಿಯೊಂದು ನಿರ್ದೇಶನವನ್ನು, ಅದನ್ನು ಯಾವ ನಿಕಾಯಕ್ಕೆ ನೀಡಲಾಗಿದೆಯೋ ಆ ನಿಕಾಯವು ಪಾಲಿಸತಕ್ಕದ್ದು. ತಪ್ಪಿದರೆ, ಪ್ರಾಧಿಕಾರವು (1)ನೇ ಉಪಪ್ರಕರಣದ ಅಡಿಯಲ್ಲಿ ನೀಡಿದ ನಿರ್ದೇಶನಗಳನ್ನು ಕಾರ್ಯಗತಗೊಳಿಸುವುದಕ್ಕಾಗಿ ಅವಶ್ಯಕ ಕ್ರಮಕೈಗೊಳ್ಳಲು ಮತ್ತು ಅದಕ್ಕಾಗಿ ಯಾವುದೇ ವೆಚ್ಚವನ್ನು ವಹಿಸಿದ್ದರೆ ಅದನ್ನು ಸಂಬಂಧಪಟ್ಟ ನಿಕಾಯದಿಂದ ವಸೂಲಾಡಲು ಸಕ್ಷಮವಾಗಿರತಕ್ಕದ್ದು.

**24. ಅಧಿನಿಯಮದ ಉಪಬಂಧಗಳ ಉಲ್ಲಂಘನೆಗಾಗಿ ದಂಡ.-** ಈ ಅಧಿನಿಯಮದ ಅಥವಾ ಅದರ ಅಡಿಯಲ್ಲಿ ಮಾಡಿದ ಅಥವಾ ಮಂಜೂರಾದ ಯಾವುದೇ ನಿಯಮ, ವಿನಿಯಮ ಅಥವಾ ಉಪವಿಧಿ ಅಥವಾ ಸ್ಕೀಮಿನ ಉಪಬಂಧಗಳನ್ನು ಉಲ್ಲಂಘಿಸುವ ಯಾವೊಬ್ಬನು, ಒಂದು ವರ್ಷದವರೆಗೆ ವಿಸ್ತರಿಸಬಹುದಾದ ಅವಧಿಯ ಕಾರಾವಾಸದಿಂದ ಅಥವಾ ಹತ್ತು ಸಾವಿರ ರೂಪಾಯಿಗಳವರೆಗೆ ವಿಸ್ತರಿಸಬಹುದಾದ ಜುಲ್ಮಾನೆಯಿಂದ ಅಥವಾ ಅವೆರಡರಿಂದಲೂ ಮತ್ತು ಉಲ್ಲಂಘನೆಯು ಮುಂದುವರಿಯುತ್ತಿರುವ ಸಂದರ್ಭದಲ್ಲಿ, ಒಂದು ತಿಂಗಳ ಅವಧಿಯವರೆಗೆ ವಿಸ್ತರಿಸಬಹುದಾದ ಹೆಚ್ಚುವರಿ ಕಾರಾವಾಸದಿಂದ ಅಥವಾ ಮೊದಲ ಅಪರಾಧ ಉಲ್ಲಂಘನೆಯ ತರುವಾಯ ಅಪರಾಧ ಉಲ್ಲಂಘನೆಯು ಮುಂದುವರಿದ ಅವಧಿಯಲ್ಲಿ ಪ್ರತಿದಿನಕ್ಕೆ ಐದುನೂರು ರೂಪಾಯಿಗಳವರೆಗೆ ವಿಸ್ತರಿಸಬಹುದಾದ ಜುಲ್ಮಾನೆಯಿಂದ ಅಥವಾ ಅವೆರಡರಿಂದಲೂ ದಂಡಿತನಾಗತಕ್ಕದ್ದು.

**25. ಕಂಪನಿಗಳಿಂದ ಅಪರಾಧಗಳು.-** (1) ಈ ಅಧಿನಿಯಮದ ಅಡಿಯಲ್ಲಿ ಅಪರಾಧವನ್ನು ಮಾಡುವ ವ್ಯಕ್ತಿಯು ಒಂದು ಕಂಪನಿಯಾಗಿದ್ದರೆ, ಅಪರಾಧ ಘಟಿಸುವ ಕಾಲದಲ್ಲಿ ಅದರ ವ್ಯವಹಾರಗಳನ್ನು ನಡೆಸುವುದಕ್ಕಾಗಿ ಕಂಪನಿಯ ಪ್ರಭಾರದಲ್ಲಿದ್ದ ಮತ್ತು ಕಂಪನಿಗೆ ಹೊಣೆಗಾರನಾಗಿದ್ದ ಪ್ರತಿಯೊಬ್ಬ ವ್ಯಕ್ತಿಯನ್ನು ಹಾಗೂ ಕಂಪನಿಯನ್ನು ಅಪರಾಧದ ತಪ್ಪಿತಸ್ಥನೆಂದು ಭಾವಿಸತಕ್ಕದ್ದು ಮತ್ತು ಆತನು ತನ್ನ ವಿರುದ್ಧದ ಕಾನೂನು ವ್ಯವಹರಣೆಗೆ ಗುರಿಯಾಗತಕ್ಕದ್ದು ಮತ್ತು ತದನುಸಾರವಾಗಿ ದಂಡಿತನಾಗತಕ್ಕದ್ದು:

ಪರಂತು, ಈ ಉಪಪ್ರಕರಣದಲ್ಲಿರುವುದು ಯಾವುದೂ, ಅಪರಾಧವು ತನ್ನ ತಿಳಿವಳಿಕೆಗೆ ಬರದೇ ಘಟಿಸಿತೆಂದು ಅಥವಾ ಅಂಥ ಅಪರಾಧ ಘಟಿಸುವುದನ್ನು ತಪ್ಪಿಸುವುದಕ್ಕಾಗಿ ಸೂಕ್ತ ಜಾಗರೂಕತೆಯನ್ನು ವಹಿಸಿದ್ದನೆಂದು ಆತನು ರುಜುವಾತುಪಡಿಸಿದರೆ, ಅಂಥ ವ್ಯಕ್ತಿಯನ್ನು ಈ ಅಧಿನಿಯಮದಲ್ಲಿ ಉಪಬಂಧಿಸಿದ ಯಾವುದೇ ಶಿಕ್ಷೆಗೆ ಗುರಿಯಾಗುವಂತೆ ಮಾಡತಕ್ಕದ್ದಲ್ಲ.

(2) (1)ನೇ ಉಪಪ್ರಕರಣದಲ್ಲಿ ಏನೇ ಒಳಗೊಂಡಿದ್ದರೂ, ಈ ಅಧಿನಿಯಮದ ಅಡಿಯಲ್ಲಿ ಒಂದು ಅಪರಾಧವನ್ನು ಕಂಪನಿಯು ಮಾಡಿದ್ದಲ್ಲಿ ಮತ್ತು ಅಪರಾಧವು ಕಂಪನಿಯ ಯಾವೊಬ್ಬ ನಿರ್ದೇಶಕ, ವ್ಯವಸ್ಥಾಪಕ, ಕಾರ್ಯದರ್ಶಿ ಅಥವಾ ಇತರ ಅಧಿಕಾರಿಯ ಸಮ್ಮತಿಯಿಂದ ಅಥವಾ ಪರೋಕ್ಷ ಸಮ್ಮತಿಯಿಂದ ಅಥವಾ ಅವನ ಕಡೆಯಿಂದಾದ ಯಾವುದೇ ನಿರ್ಲಕ್ಷ್ಯದ ಕಾರಣದಿಂದ ಘಟಿಸಿತೆಂದು ರುಜುವಾತಾದರೆ, ಕಂಪನಿಯ ಅಂಥ ನಿರ್ದೇಶಕ, ವ್ಯವಸ್ಥಾಪಕ, ಕಾರ್ಯದರ್ಶಿ ಅಥವಾ ಇತರ ಅಧಿಕಾರಿಯನ್ನು ಸಹ ಆ ಅಪರಾಧದ ದೋಷಿಯೆಂದು ಭಾವಿಸತಕ್ಕದ್ದು ಮತ್ತು

ಅವರು ತಮ್ಮ ವಿರುದ್ಧದ ವ್ಯವಹರಣೆಗೆ ಗುರಿಯಾಗತಕ್ಕದ್ದು ಮತ್ತು ತದನುಸಾರವಾಗಿ ದಂಡಿತರಾಗತಕ್ಕದ್ದು.

**ವಿವರಣೆ:-** ಈ ಪ್ರಕರಣದ ಉದ್ದೇಶಕ್ಕಾಗಿ,-

(ಎ) "ಕಂಪೆನಿ" ಎಂದರೆ, ಒಂದು ನಿಗಮಿತ ನಿಕಾಯ ಮತ್ತು ಇದು ಒಂದು ಫರ್ಮ್ ಅಥವಾ ವ್ಯಕ್ತಿಗಳ ಇತರ ಸಂಸ್ಥೆಯನ್ನು ಒಳಗೊಳ್ಳುತ್ತದೆ; ಮತ್ತು

(ಬಿ) ಫರ್ಮಿನ ಸಂಬಂಧದಲ್ಲಿ "ನಿರ್ದೇಶಕ" ಎಂದರೆ ಫರ್ಮಿನ ಒಬ್ಬ ಪಾಲುದಾರ.

**26. ಅಭಿಯೋಜನೆಗಾಗಿ ಅನುಮತಿ.-** ಈ ಅಧಿನಿಯಮದ ಅಡಿಯಲ್ಲಿ ದಂಡನೀಯವಾದ ಯಾವುದೇ ಅಪರಾಧಕ್ಕಾಗಿ, ಪ್ರಾಧಿಕಾರದ ಅಥವಾ ಈ ಸಂಬಂಧದಲ್ಲಿ ಪ್ರಾಧಿಕಾರದಿಂದ ಪ್ರಾಧಿಕೃತನಾದ ಯಾವೊಬ್ಬ ಅಧಿಕಾರಿಯ ಪೂರ್ವಾನುಮೋದನೆ ಹೊರತಾಗಿ ಯಾವುದೇ ಅಭಿಯೋಜನೆಯನ್ನು ಹೂಡತಕ್ಕದ್ದಲ್ಲ.

**27. ಪ್ರಾಧಿಕಾರವು ತನ್ನ ಅಥವಾ ಅದರ ವಿರುದ್ಧದ ಕ್ಲೇಮುಗಳನ್ನು ಸಂಧಾನ ಮಾಡಿಕೊಳ್ಳುವುದು.-** ಪ್ರಾಧಿಕಾರವು, ಅದು ಹೂಡಿದ ಅಥವಾ ಅದರ ವಿರುದ್ಧ ಹೂಡಲಾದ ಯಾವುದೇ ಕ್ರಮ ಅಥವಾ ದಾವೆಯಿಂದ ಉದ್ಭವಿಸಿದ ಕ್ಲೇಮು ಅಥವಾ ತಗಾದೆಯ ಬಗ್ಗೆ ತಾನು ಸಾಕಷ್ಟೆಂದು ಭಾವಿಸಬಹುದಾದ ಅಂಥ ಮೊತ್ತ ಅಥವಾ ಇತರ ಪರಿಹಾರಕ್ಕಾಗಿ ರಾಜಿ ಅಥವಾ ಸಂಧಾನ ಮಾಡಿಕೊಳ್ಳಬಹುದು:

ಪರಂತು, ಐವತ್ತು ಸಾವಿರ ರೂಪಾಯಿಗಳನ್ನು ಮೀರುವ ಅಂಥ ಯಾವುದೇ ಕ್ಲೇಮು ಅಥವಾ ತಗಾದೆಯನ್ನು, ರಾಜ್ಯ ಸರ್ಕಾರದ ಪೂರ್ವಾನುಮೋದನೆಯ ಹೊರತಾಗಿ ರಾಜಿ ಮಾಡಿಕೊಳ್ಳತಕ್ಕದ್ದಲ್ಲ ಅಥವಾ ಸಂಧಾನ ಮಾಡಿಕೊಳ್ಳತಕ್ಕದ್ದಲ್ಲ.

**28. ಸದಸ್ಯರು ಮತ್ತು ಅಧಿಕಾರಿಗಳು ಲೋಕ ನೌಕರರಾಗಿರುವುದು.-** ಪ್ರಾಧಿಕಾರದ ಪ್ರತಿಯೊಬ್ಬ ಸದಸ್ಯ, ಪ್ರತಿಯೊಬ್ಬ ಅಧಿಕಾರಿ ಮತ್ತು ಇತರ ನೌಕರರು ಭಾರತ ದಂಡ ಸಂಹಿತೆಯ 21ನೇ ಪ್ರಕರಣದ ಅರ್ಥವ್ಯಾಪ್ತಿಯಲ್ಲಿ ಲೋಕ ನೌಕರರಾಗಿರತಕ್ಕದ್ದು.

**29. ಸದ್ಭಾವನೆಯಿಂದ ಕೈಗೊಂಡ ಕ್ರಮಕ್ಕೆ ರಕ್ಷಣೆ.-** ಈ ಅಧಿನಿಯಮದ ಅಥವಾ ಅದರ ಅಡಿಯಲ್ಲಿ ರಚಿಸಿದ ಯಾವುದೇ ನಿಯಮ ಅಥವಾ ವಿನಿಯಮದ ಅಡಿಯಲ್ಲಿ ಸದ್ಭಾವನೆಯಿಂದ ಮಾಡಿದ ಅಥವಾ ಮಾಡಲು ಉದ್ದೇಶಿಸಿದ ಯಾವುದೇ ಕಾರ್ಯಕ್ಕಾಗಿ ಯಾವೊಬ್ಬ ವ್ಯಕ್ತಿಯ ವಿರುದ್ಧ ಯಾವುದೇ ದಾವೆ, ಅಭಿಯೋಜನೆ ಅಥವಾ ಇತರ ಕಾನೂನು ವ್ಯವಹರಣೆಗಳು ಇರತಕ್ಕದ್ದಲ್ಲ.

**30. ರಾಜ್ಯ ಸರ್ಕಾರದಿಂದ ನಿಯಂತ್ರಣ, ಇತ್ಯಾದಿ.-** (1) ರಾಜ್ಯ ಸರ್ಕಾರವು, ಈ ಅಧಿನಿಯಮದ ಉದ್ದೇಶಗಳನ್ನು ನೆರವೇರಿಸುವುದಕ್ಕಾಗಿ ಅವಶ್ಯಕ ಅಥವಾ ಯುಕ್ತವೆಂದು ತಾನು ಅಭಿಪ್ರಾಯಪಡುವ ಅಂಥ ನಿರ್ದೇಶನಗಳನ್ನು ಪ್ರಾಧಿಕಾರಕ್ಕೆ ನೀಡಬಹುದು. ಪ್ರಾಧಿಕಾರವು, ಈ ಅಧಿನಿಯಮದ ದಕ್ಷ ಆಡಳಿತ ನಿರ್ವಹಣೆಗಾಗಿ ರಾಜ್ಯ ಸರ್ಕಾರವು ಕಾಲಕಾಲಕ್ಕೆ ನೀಡಬಹುದಾದ ಅಂಥ ನಿರ್ದೇಶನಗಳನ್ನು ನೆರವೇರಿಸತಕ್ಕದ್ದು ಮತ್ತು ಅಂಥ ನಿರ್ದೇಶನಗಳನ್ನು ಪಾಲಿಸುವುದು ಪ್ರಾಧಿಕಾರದ ಕರ್ತವ್ಯವಾಗಿರತಕ್ಕದ್ದು.

(2) ರಾಜ್ಯ ಸರ್ಕಾರವು ಕಾಲಕಾಲಕ್ಕೆ ಅಗತ್ಯಪಡಿಸಬಹುದಾದ ಅಂಥ ವರದಿಗಳು ಮತ್ತು ಇತರ ಮಾಹಿತಿಯನ್ನು ಪ್ರಾಧಿಕಾರವು ರಾಜ್ಯ ಸರ್ಕಾರಕ್ಕೆ ಒದಗಿಸತಕ್ಕದ್ದು.

(3) ಈ ಅಧಿನಿಯಮದ ಅಡಿಯಲ್ಲಿ, ಪ್ರಾಧಿಕಾರವು ತನ್ನ ಅಧಿಕಾರಗಳನ್ನು ಚಲಾಯಿಸುವಲ್ಲಿ ಅಥವಾ ತನ್ನ ಪ್ರಕಾರ್ಯಗಳನ್ನು ನೆರವೇರಿಸುವಲ್ಲಿ ಅಥವಾ ಆ ಸಂಬಂಧದಲ್ಲಿ, ಪ್ರಾಧಿಕಾರ ಮತ್ತು ಒಂದು ಸ್ಥಳೀಯ ಪ್ರಾಧಿಕಾರದ ನಡುವೆ ಯಾವುದೇ ವಿವಾದ ಉದ್ಭವಿಸಿದರೆ, ಅಂಥ ವಿವಾದದ ಮೇಲೆ ರಾಜ್ಯ ಸರ್ಕಾರದ ತೀರ್ಮಾನವು ಅಂತಿಮವಾಗಿರತಕ್ಕದ್ದು.

**31. ಕರ್ನಾಟಕ ಸಾರ್ವಜನಿಕ ಆವರಣಗಳ (ಅನಧಿಕೃತ ಅಧಿಭೋಗದಾರರನ್ನು ಹೊರಹಾಕುವ) ಅಧಿನಿಯಮ 1974ನ್ನು (1974ರ ಕರ್ನಾಟಕ ಅಧಿನಿಯಮ 32) ಪ್ರಾಧಿಕಾರದ ಆವರಣಕ್ಕೆ ಅನ್ವಯಿಸುವುದು.-** (1) (2)ನೇ ಉಪಪ್ರಕರಣದ ಉಪಬಂಧಗಳಿಗೆ ಒಳಪಟ್ಟು ರಾಜ್ಯ ಸರ್ಕಾರವು, ಅಧಿಸೂಚನೆಯ ಮೂಲಕ, ಅಂಥ ಅಧಿಸೂಚನೆಯಲ್ಲಿ ನಿರ್ದಿಷ್ಟಪಡಿಸಬಹುದಾದ ಅಂಥ ದಿನಾಂಕದಿಂದ, ಕರ್ನಾಟಕ ಸಾರ್ವಜನಿಕ ಆವರಣಗಳ (ಅನಧಿಕೃತ ಅಧಿಭೋಗದಾರರನ್ನು

ಹೊರಹಾಕುವ) ಅಧಿನಿಯಮ, 1974ನ್ನು (1974ರ ಕರ್ನಾಟಕ ಅಧಿನಿಯಮ 32) ಪ್ರಾಧಿಕಾರಕ್ಕೆ ಸೇರಿದ, ಅದರಲ್ಲಿ ನಿಹಿತವಾದ ಅಥವಾ ಅದು ಗುತ್ತಿಗೆಗೆ ಕೊಟ್ಟ ಆವರಣಗಳಿಗೆ ಅನ್ವಯಿಸತಕ್ಕದ್ದು.

(2) (1)ನೇ ಉಪಪ್ರಕರಣದ ಅಡಿಯಲ್ಲಿ ಅಧಿಸೂಚನೆಯನ್ನು ಹೊರಡಿಸಿದ ತರುವಾಯ, ಮೇಲ್ಕಂಡ ಅಧಿನಿಯಮವು ಮತ್ತು ಅದರಡಿ ರಚಿಸಿದ ನಿಯಮಗಳು ಈ ಮುಂದಿನ ಮಾಪಾಡುಗಳೊಡನೆ ಪ್ರಾಧಿಕಾರಕ್ಕೆ ಸೇರಿದ ಆವರಣಗಳಿಗೆ ಅನ್ವಯವಾಗತಕ್ಕದ್ದು, ಎಂದರೆ,-

(ಎ) ರಾಜ್ಯ ಸರ್ಕಾರವು, ಅದು ಸೂಕ್ತವೆಂದು ಭಾವಿಸುವಂತೆ, ರಾಜ್ಯ ಸರ್ಕಾರದ ಅಥವಾ ಪ್ರಾಧಿಕಾರದ ಒಬ್ಬ ಅಧಿಕಾರಿಯನ್ನು ಮೇಲ್ಕಂಡ ಅಧಿನಿಯಮದ ಉದ್ದೇಶಗಳಿಗಾಗಿ ಸಕ್ಷಮ ಪ್ರಾಧಿಕಾರಿ ಎಂದು ನೇಮಿಸಬಹುದು;

(ಬಿ) ಆ ಅಧಿನಿಯಮದಲ್ಲಿ ಮತ್ತು ಆ ನಿಯಮಗಳಲ್ಲಿ "ಸಾರ್ವಜನಿಕ ಆವರಣ"ಕ್ಕೆ ಮಾಡಿದ ಉಲ್ಲೇಖಗಳು ಪ್ರಾಧಿಕಾರದ ಆವರಣಕ್ಕೆ ಮಾಡಿದ ಉಲ್ಲೇಖಗಳೆಂದು ಭಾವಿಸತಕ್ಕದ್ದು ಮತ್ತು ಆ ಅಧಿನಿಯಮದ 6, 7, 8, 13, 14, 15, ಮತ್ತು 16ನೇ ಪ್ರಕರಣಗಳಲ್ಲಿ "ರಾಜ್ಯ ಸರ್ಕಾರ"ಕ್ಕೆ ಮಾಡಿದ ಉಲ್ಲೇಖಗಳನ್ನು, ಪ್ರಾಧಿಕಾರಕ್ಕೆ ಮಾಡಿದ ಉಲ್ಲೇಖಗಳೆಂದು ಭಾವಿಸತಕ್ಕದ್ದು.

**32. ಅಧಿನಿಯಮವು ಇತರ ಕಾನೂನುಗಳಿಗೆ ಅಧ್ಯಾರೋಹಿಯಾಗಿರುವುದು .-** ಈ ಅಧಿನಿಯಮದ ಉಪಬಂಧಗಳು, ತತ್ಕಾಲದಲ್ಲಿ ಜಾರಿಯಲ್ಲಿರುವ ಯಾವುದೇ ಇತರ ಕಾನೂನಿನಲ್ಲಿ ಅದಕ್ಕೆ ಅಸಂಗತವಾದುದು ಏನೇ ಒಳಗೊಂಡಿದ್ದರೂ ಪರಿಣಾಮಕಾರಿಯಾಗಿರತಕ್ಕದ್ದು.

**33. ಅನುಸೂಚಿಯನ್ನು ತಿದ್ದುಪಡಿ ಮಾಡುವ ಅಧಿಕಾರ.-**(1) ರಾಜ್ಯ ಸರ್ಕಾರವು, ಅಧಿಸೂಚನೆಯ ಮೂಲಕ ಅನುಸೂಚಿಯಲ್ಲಿ ಯಾವುದೇ ನಮೂದುಗಳನ್ನು ಸೇರಿಸಬಹುದು, ತಿದ್ದುಪಡಿ ಮಾಡಬಹುದು ಅಥವಾ ಬಿಟ್ಟುಬಿಡಬಹುದು.

(2) (1)ನೇ ಉಪಪ್ರಕರಣದ ಅಡಿಯಲ್ಲಿ ಹೊರಡಿಸಿದ ಪ್ರತಿಯೊಂದು ಅಧಿಸೂಚನೆಯನ್ನು ಪೂರ್ವ ಪ್ರಕಟಣೆಯ ತರುವಾಯ ರಾಜ್ಯವಿಧಾನಮಂಡಲದ ಪ್ರತಿಯೊಂದು ಸದನದ ಮುಂದೆ ಮಂಡಿಸತಕ್ಕದ್ದು.

(3) ರಾಜ್ಯ ಸರ್ಕಾರವು, ಪಾರಂಪರಿಕ ಪ್ರದೇಶದ ಭೂಗೋಳ-ದರ್ಶಕ (ಜಿಯೋ-ಸ್ಟ್ರೆಷಿಯಲ್) ನಕ್ಷೆಯನ್ನು ಸಹ ಅಧಿಸೂಚಿಸಬಹುದು.

**34. ನಿಯಮಗಳ ರಚನಾಧಿಕಾರ.-** (1) ರಾಜ್ಯ ಸರ್ಕಾರವು, ಅಧಿಸೂಚನೆಯ ಮೂಲಕ ಪೂರ್ವ ಪ್ರಕಟಣೆಯ ತರುವಾಯ ಈ ಅಧಿನಿಯಮದ ಉದ್ದೇಶಗಳನ್ನು ನೆರವೇರಿಸುವುದಕ್ಕಾಗಿ ನಿಯಮಗಳನ್ನು ರಚಿಸಬಹುದು.

(2) ಈ ಅಧಿನಿಯಮದ ಅಡಿಯಲ್ಲಿ ರಚಿಸಿದ ಪ್ರತಿಯೊಂದು ನಿಯಮವನ್ನು, ಅದನ್ನು ರಚಿಸಿದ ತರುವಾಯ ಸಾಧ್ಯವಾದಷ್ಟು ಬೇಗನೆ ರಾಜ್ಯ ವಿಧಾನ ಮಂಡಲದ ಪ್ರತಿಯೊಂದು ಸದನದ ಮುಂದೆ, ಅದು ಅಧಿವೇಶನದಲ್ಲಿರುವಾಗ, ಒಂದು ಅಥವಾ ಎರಡು ಅಥವಾ ಹೆಚ್ಚು ನಿರಂತರ ಅಧಿವೇಶನಗಳಲ್ಲಿ ಅಡಕವಾಗಬಹುದಾದ ಒಟ್ಟು ಮೂವತ್ತು ದಿನಗಳ ಅವಧಿಯವರೆಗೆ ಮಂಡಿಸತಕ್ಕದ್ದು ಮತ್ತು ಅದನ್ನು ಹಾಗೆ ಮಂಡಿಸಲಾದ ಅಧಿವೇಶನವು ಅಥವಾ ಅದರ ನಿಕಟೋತ್ತರ ಅಧಿವೇಶನವು ಮುಕ್ತಾಯವಾಗುವ ಮೊದಲು ಆ ನಿಯಮದಲ್ಲಿ ಯಾವುದೇ ಮಾಪಾಡು ಮಾಡಬೇಕೆಂದು ಉಭಯ ಸದನಗಳು ಒಪ್ಪಿದರೆ ಅಥವಾ ಯಾವುದೇ ನಿಯಮವನ್ನು ರಚಿಸಿಕೊಂಡದೆಂದು ನಿರ್ಧರಿಸಿದರೆ, ಆ ತರುವಾಯ ಆ ನಿಯಮವು ಹಾಗೆ ಮಾಪಾಡಾದ ರೂಪದಲ್ಲಿ ಪರಿಣಾಮಕಾರಿಯಾಗತಕ್ಕದ್ದು

ಅಥವಾ

ಸಂದರ್ಭಾನುಸಾರವಾಗಿ

ಪರಿಣಾಮಕಾರಿಯಾಗಿರತಕ್ಕದ್ದಲ್ಲ. ಆದಾಗ್ಯೂ ಅಂಥ ಮಾರ್ಪಾಡು ಅಥವಾ ರದ್ದತಿಯು, ಆ ನಿಯಮದ ಅಡಿಯಲ್ಲಿ ಈ ಹಿಂದೆ ಮಾಡಿದ ಯಾವುದೇ ಕಾರ್ಯದ ಮಾನ್ಯತೆಗೆ ಪ್ರತಿಕೂಲವನ್ನು ಉಂಟು ಮಾಡತಕ್ಕದ್ದಲ್ಲ.

**35. ವಿನಿಯಮಗಳನ್ನು ರಚಿಸುವ ಅಧಿಕಾರ.-** ಪ್ರಾಧಿಕಾರವು, ಈ ಅಧಿನಿಯಮದ ಉದ್ದೇಶಗಳನ್ನು ಕಾರ್ಯಗತಗೊಳಿಸಲು ಈ ಅಧಿನಿಯಮದ ಉಪಬಂಧಗಳಿಗೆ ಮತ್ತು 34ನೇ ಪ್ರಕರಣದ ಅಡಿಯಲ್ಲಿ ಮಾಡಿದ ನಿಯಮಗಳಿಗೆ ಒಳಪಟ್ಟು ಹಾಗೂ ಸರ್ಕಾರದ ಪೂರ್ವಾನುಮೋದನೆಯೊಂದಿಗೆ, ಅಧಿಸೂಚನೆಯ ಮೂಲಕ ವಿನಿಯಮಗಳನ್ನು ರಚಿಸಬಹುದು.

**36. ತೊಂದರೆಗಳ ನಿವಾರಣೆ.-** (1) ಈ ಅಧಿನಿಯಮದ ಉಪಬಂಧಗಳನ್ನು ಜಾರಿಗೊಳಿಸುವಲ್ಲಿ ಯಾವುದೇ ತೊಂದರೆ ಉದ್ಭವಿಸಿದರೆ, ರಾಜ್ಯ ಸರ್ಕಾರವು, ಸರ್ಕಾರಿ ರಾಜ್ಯಪತ್ರದಲ್ಲಿ ಆದೇಶವನ್ನು ಪ್ರಕಟಿಸುವ ಮೂಲಕ ತೊಂದರೆಯನ್ನು ನಿವಾರಿಸಲು ಈ ಅಧಿನಿಯಮದ ಉಪಬಂಧಗಳಿಗೆ ಅಸಂಗತವಾಗದಂತೆ ಸಂದರ್ಭವು ಅಗತ್ಯಪಡಿಸಬಹುದಾದಂತೆ, ಏನನ್ನೇ ಆಗಲಿ ಮಾಡಬಹುದು:

ಪರಂತು, ಈ ಅಧಿನಿಯಮದ ಪ್ರಾರಂಭದ ದಿನಾಂಕದಿಂದ ಎರಡು ವರ್ಷಗಳ ಮುಕ್ತಾಯದ ತರುವಾಯ, ಈ ಪ್ರಕರಣದ ಅಡಿಯಲ್ಲಿ ಯಾವುದೇ ಆದೇಶವನ್ನು ಮಾಡತಕ್ಕದ್ದಲ್ಲ.

(2) (1)ನೇ ಉಪಪ್ರಕರಣದ ಅಡಿಯಲ್ಲಿ ಮಾಡಿದ ಪ್ರತಿಯೊಂದು ಆದೇಶವನ್ನು, ಅದನ್ನು ಪ್ರಕಟಿಸಿದ ತರುವಾಯ ಸಾಧ್ಯವಾದಷ್ಟು ಬೇಗನೇ, ರಾಜ್ಯ ವಿಧಾನಮಂಡಲದ ಉಭಯ ಸದನಗಳ ಮುಂದೆ ಮಂಡಿಸತಕ್ಕದ್ದು ಮತ್ತು ರಾಜ್ಯ ವಿಧಾನ ಮಂಡಲವು ಮಾಡಬಹುದಾದ ಯಾವುದೇ ಮಾರ್ಪಾಡಿಗೊಳಪಟ್ಟು, ಈ ಅಧಿನಿಯಮದಲ್ಲಿ ಅಧಿನಿಯಮಿಸಲಾಗಿದ್ದರೆ ಹೇಗೋ ಹಾಗೆ ಪರಿಣಾಮಕಾರಿಯಾಗಿರತಕ್ಕದ್ದು.

ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ  
ಮತ್ತು ಅವರ ಹೆಸರಿನಲ್ಲಿ

**(ಕೆ. ದ್ವಾರಕನಾಥ್ ಬಾಬು)**

ಸರ್ಕಾರದ ಕಾರ್ಯದರ್ಶಿ,  
ಸಂಸದೀಯ ವ್ಯವಹಾರಗಳು ಮತ್ತು  
ಶಾಸನ ರಚನೆ ಇಲಾಖೆ.

**DEPARTMENT OF PARLIAMENTARY AFFAIRS AND LEGISLATION SECRETARIAT****NOTIFICATION****NO: DPAL 68 SHASANA 2020, BENGALURU, DATED:22.10.2020**

ಲಕ್ಕುಂಡಿ ಪಾರಂಪರಿಕ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ವಿಧೇಯಕ, 2020 ಇದಕ್ಕೆ 2020ರ ಅಕ್ಟೋಬರ್ ತಿಂಗಳ 22 ನೇ ದಿನಾಂಕದಂದು ರಾಜ್ಯಪಾಲರ ಒಪ್ಪಿಗೆ ದೊರೆತಿದ್ದು, ಸಾಮಾನ್ಯ ತಿಳುವಳಿಕೆಗಾಗಿ ಇದನ್ನು 2020ರ ಕರ್ನಾಟಕ ಅಧಿನಿಯಮ ಸಂಖ್ಯೆ: 50 ಎಂಬುದಾಗಿ ಕರ್ನಾಟಕ ರಾಜ್ಯಪತ್ರದಲ್ಲಿ ಪ್ರಕಟಿಸಬೇಕೆಂದು ಆದೇಶಿಸಲಾಗಿದೆ.

KARNATAKA ACT NO. 50 OF 2020

(First Published in the Karnataka Gazette Extra-ordinary on the  
22<sup>nd</sup> day of October, 2020)

LAKKUNDI HERITAGE AREA DEVELOPMENT AUTHORITY ACT, 2020  
(Received the assent of the Governor on the 22<sup>nd</sup> day of October, 2020)

An Act to provide for conservation of the cultural heritage of Lakkundi with all its archeological remains and natural environs; to preserve its cultural identity and to ensure sustainable development of the Lakkundi Heritage Area, in the State of Karnataka and to constitute Lakkundi Heritage Area Development Authority.

Whereas it is expedient to provide for, the constitution of the Lakkundi Heritage Area Development Authority for conservation and development of the Heritage area of Lakkundi with all its archaeological remains and natural environs; and to preserve its cultural identity and to ensure sustainable development of the Lakkundi heritage area, in the State of Karnataka and for the matters connected therewith or incidental thereto.

Be it enacted by the Karnataka State Legislature in the seventy first year of the Republic of India as follows:-

**CHAPTER -I****PRELIMINARY**

**1. Short title and commencement.**- (1) This Act may be called the Lakkundi Heritage Area Development Authority Act, 2020.

(2) It shall come into force on such date as the State Government may, by notification, appoint.

**2. Definitions.**- In this Act unless the context otherwise requires,-

(a) **“Amenity”** includes roads, bridges, streets, transport, lighting, water and electricity supply sewerage, drainage, public works, open spaces recreational grounds, parks and other conveniences, services or utilities;

(b) **“Authority”** means the Lakkundi Heritage Area Development Authority established under section 3;

(c) **“Chairman”** means the Chairman of the Authority;

(d) **“Committee”** means the State Level Committee constituted under section 6.



(e) "**Commissioner**" means the Commissioner of the Authority appointed under section 7;

(f) "**Development**" with its grammatical variations means the carrying out of building, engineering or other operations in or over or under any land or the making of any material change in any building or land or in the use of any building, or land and includes redevelopment and forming of layouts and sub-division of any land including amenities in the heritage area;

(g) "**Fund**" means the fund of the Authority;

(h) "**Heritage Area**" means the whole of the area comprising the areas specified in the schedule and includes such other area as may be notified by the State Government from time to time but excluding the area referred to as protected area under the Ancient Monuments and Historical sites and Remains Act, 1958 (Central Act 24 of 1958);

(i) "**Land**" includes benefits arising out of land and things attached to the earth or permanently fastened to anything attached to the earth;

(j) "**Natural Environs**" includes the rivers, river beds, rocks, water sources, wild life and vegetation located in the Heritage Area;

(k) "**President**" means the president of the Committee.

(l) "**Regulations**" means regulations made under this Act; and

(m) "**Schedule**" means schedule appended to this Act.

## CHAPTER-II

### LAKKUNDI HERITAGE AREA DEVELOPMENT AUTHORITY

**3. Constitution and incorporation of the Authority.-** (1)The State Government shall as soon as may be, after the commencement of this Act, constitute for the purposes of this Act, an Authority to be called the Lakkundi Heritage Area Development Authority.

(2) The Authority shall be a body corporate by the name aforesaid having perpetual succession and common seal with power subject to the provisions of this Act, to acquire hold and dispose of property both movable and immovable and enter into to contract and shall by the said name sue or be sued.

(3) The Authority shall consist of the following members, namely:-

(a)	The Deputy Commissioner, Gadag District.	Chairman
(b)	The Commissioner, Department of Archaeology, Museums and Heritage, Mysuru.	Member
(c)	The Director of Town Planning, Bengaluru	Member
(d)	The Director of Tourism, Bengaluru	Member
(e)	The Superintendent of Police, Gadag	Member
(f)	The Superintending Archaeologist, Archaeological Survey of India, Dharwad Circle, Dharwad	Member
(g)	The Chief Executive Officer, Zilla Panchayat, Gadag.	Member

(h)	The Deputy Conservator of Forests, Gadag	Member
(i)	The Commissioner, Urban Development Authority, Gadag.	Member
(j)	The Superintendent Engineer, Public Works Department, Gadag.	Member
(k)	The Deputy Environment Officer, Gadag.	Member
(l)	The Executive Engineer, Irrigation Department., Gadag.	Member
(m)	Head of the faculty of Archaeology, Karnataka University, Dharwad.	Member
(n)	The Commissioner of the Authority,	Member Secretary

(4) The head quarters of the Authority shall be at Gadag.

**4. Meetings of the Authority.-**(1) The meetings of the Authority shall be convened by the Chairman or the Secretary with the express approval of the Chairman and it shall ordinarily meet at least once in three months at such place within the jurisdiction of the Authority or at the Headquarters of the Authority and at such time as the Chairman may decide.

(2) The Authority shall observe such rules of procedure in regard to the transaction of business at its meetings (including quorum at meetings) as may be specified by regulations.

(3) The Chairman or, if for any reason he is unable to attend any meeting, the Vice Chairman or if for any reason he is also unable to attend the meeting, any other member chosen by the members present at the meeting, shall preside at the meeting of the Authority.

(4) All questions which come up before any meeting of the Authority shall be decided by majority of the votes of the members present and voting and in the event of an equality of votes, the Chairman or in his absence the person presiding, shall have and exercise a second or casting vote.

**5. Authority Security Force.-** (1) There shall be constituted and maintained a force to be called the Authority Security Force,-

- (i) for the better protection and security of the public property within the heritage area including prevention of encroachments and removal thereof;
- (ii) for aiding the officers of the Authority in the detection and investigation of any matter relating to leakage of revenue or any amount payable to the Authority.
- (iii) for effective communication and obtaining of any information regarding any design to commit or the commission of any offence by any person under this Act or the Karnataka Town and Country Planning Act, 1961(Karnataka Act 11 of 1963) or any rule, or regulation or order made under them;
- (iv) to exercise such other powers and discharge such other functions as may be prescribed.

(2) The Authority Security Force shall consist of such number of supervisory officers and members as may be determined by the Authority and shall be provided by the State Government.

(3) The Chairman shall exercise powers of superintendence and control over the Authority Security Force.

**6. State Level Committee.-** (1) There shall be a State Level Committee consisting of the following members, namely :-

(a)	The Minister in charge of Tourism	-	President
(b)	The Minister in charge of Gadag District	-	Vice President
(c)	The Minister in charge of Kannada and Culture	-	Vice President
(d)	Members of the Parliament and the State Legislature representing the part or whole of heritage area whose constituency lie within the jurisdiction of the Authority and registered as voter in that area.	-	Member
(e)	The Additional Chief Secretary and Development Commissioner to Government of Karnataka	-	Ex-officio Member
(f)	The Director General, Archaeological Survey of India or his nominee.	-	Ex-officio Member
(g)	The Additional Chief Secretary or Principal Secretary to Government, in charge of Finance Department or his nominee.	-	Ex-officio Member
(h)	The Secretary to Government in – charge of Tourism	-	Ex-officio Member
(i)	The Chairman of the Authority	-	Ex-officio Member
(j)	The Director of Town and Country Planning, Government of Karnataka	-	Ex-officio Member
(k)	The Commissioner, Archaeology, Museums and Heritage.	-	Ex-officio Member
(l)	The Secretary to Government, in Charge of Kannada and Culture Department	-	Member Secretary

(2) The Committee may co-opt four persons who are experts in the field of Heritage, Archaeology, Tourism or Environment as members.

(3) The Committee shall,-

(a) co-ordinate and monitor the activities of the Authority and direct the Authority on all matters concerning the conservation of the Cultural Heritage and the Natural Environs within the Heritage Area;

(b) approve annual plan and budget; and

(c) approve expenditure above five crores:

with or without modification.

(4) The Committee shall meet at least once in six months at such place and at such time and shall adopt such procedure as may be prescribed.

### **CHAPTER-III**

#### **OFFICERS OF THE AUTHORITY AND THEIR DUTIES**

**7. Appointment of the Commissioner.-** The State Government shall appoint, an officer not below the rank of Group – A (Senior Scale) of the State Civil Service or Chief of any local authority or any person working in the University in a post not less than that of professor who is familiar with the historical and cultural development to be the Commissioner of the Authority.

**8. Duties of the Commissioner.-** (1) The Commissioner shall be the Chief Executive and Administrative Officer of the Authority.

(2) The Commissioner shall in addition to performing such functions as are conferred on him by or under this Act or under any law for the time being in force,-

- (a) be the Chief Executive of the Authority;
- (b) be responsible for all budgetary planning, enforcement and supervisory functions of the Authority;
- (c) furnish to the Authority all the information relating to the administration and accounts of the Authority as well as other matters whenever called upon by the Authority to do so;
- (d) prepare and submit the Annual Reports and audited accounts of the Authority for its approval within three months of the close of every financial year and thereafter submit copies of the same to the Authority and the State Government; and
- (e) perform such other functions as may be prescribed.

**9. Appointment of Accounts Officer and other officers.-** (1) The State Government shall appoint an officer of the State Accounts Service, not below the rank of Assistant Controller to be the Accounts Officer of the Authority.

(2) The Accounts Officer shall report to the Commissioner and shall exercise such power and perform such other duties as may be prescribed.

**10. The method of recruitment and conditions of service of officers and staff.-** (1) The state Government shall provide such other officers and staff as may be necessary to the Authority. The method recruitment and conditions of service and the powers and duties of the commissioner and other officers and staff of the Authority shall be such as may be determined by rules.

(2) The administrative expenses, salary and allowances of the officers and staff of the Authority shall be defrayed out of the fund of the Authority.

## CHAPTER-IV

### POWERS AND FUNCTIONS OF THE AUTHORITY

**11. Functions of the Authority.-** Subject to the provisions of this Act and the rules made there under the functions of the Authority shall be , -

- (i) to carry out a survey of the Heritage Area and prepare reports on the surveys so carried out;
- (ii) to prepare development plan of the Heritage area;
- (iii) to cause to be carried out such works as are contemplated in the development plan duly approved by the Committee;
- (iv) to formulate as many schemes as are necessary for implementing the development plan of the Heritage Area in a sustainable manner;
- (v) to secure and co-ordinate execution of the development plan, town planning schemes and the development of the Heritage Area in accordance with the said plan and schemes;
- (vi) to raise finance for any project or scheme for the development of the Heritage Area and to extend assistance to the local authorities in the Region for the execution of such project or scheme;
- (vii) to do such other acts and things as may be entrusted by the State Government or as may be necessary for or incidental or conducive to, any matters which are necessary for furtherance of the objects for which the Authority is constituted;
- (viii) to entrust to any local authority or other agency the work of execution of any development plan or development of the Heritage area;
- (ix) to co-ordinate the activities of the local authorities and the Urban Development authority, if any, constituted under the Karnataka Urban Development Authorities Act, 1987 (Karnataka Act 34 of 1987) exercising jurisdiction within the limits of the Heritage Area and the Karnataka Urban water Supply and Sewerage Board, the Karnataka Slum Development Board, the Karnataka Power Transmission Corporation, the Karnataka Industrial Areas Development Board, the Karnataka State Road Transport Corporation and such other bodies as are connected with developmental activities in the Heritage Area;
- (x) to supervise and review the progress of expenditure incurred under the plan and performance;
- (xi) to take action to protect the public property within the heritage area;
- (xii) to raise local, regional, national and international awareness about the significance of the architectural importance of Lakkundi Heritage Area.
- (xiii) to promote and encourage proper research to understand the archaeological, historical and environmental values of the architectural importance of Lakkundi in Heritage Area.
- (xiv) to perform such other functions as may be prescribed.

**12. Special powers of the Chairman.-** The Chairman shall have special powers to act on his own and direct measures for effective realization of the object in cases of urgency where there is no sufficient time to convene a meeting of the Authority, the Chairman shall take action and place the subject before the Authority at its immediate next meeting and seek ratification.

**13. Power to delegate.-** The Authority may, by notification, direct that any power exercisable by it under this Act except the power to make regulation, may also be exercised by the Chairman or such officer of the Authority as may be specified in the notification subject to such restrictions and conditions as may be specified therein.

**14. No other authority or person to undertake development without permission of the Authority.-** (1) Notwithstanding anything contained in any law for the time being in force, except with the previous consultation, concurrence and written permission of the Authority, no other authority or person shall undertake any development within the Heritage Area.

(2) No local authority shall grant permission for any development referred to in sub-section (1), within the Heritage Area, unless the Authority has granted permission for such development.

(3) Any authority or person desiring to undertake development referred to in sub-section (1) shall apply in writing to the Authority for permission to undertake such development.

(4) The Authority may, after making such inquiry as it deems necessary grant such permission without or with such conditions, as it may deem fit, to impose or refuse to grant such permission.

(5) Any authority or person aggrieved by the decision of the Authority under sub-section (4) may, within thirty days from the date of the decision appeal against such decision to the State Government, whose decision thereon shall be final:

Provided that, where the aggrieved authority submitting such appeal is under the administrative control of the Central Government, the appeal shall be decided by the State Government, after consultation with the Central Government.

(6) In case any person or authority does anything contrary to the decision given under sub-section (4) as modified in sub-section (5), the Authority shall have power to pull down, demolish or remove any development under taken contrary to such decision and recover the cost of such pulling down, demolition or removal from the person or authority concerned following due process of law.

**15. Power of entry.-** The Authority may authorize any person to enter into or upon any land or building with or without assistants or workmen for the purposes of:-

- (a) making any enquiry, inspection, measurement or survey or taking levels for such land or building;
- (b) examining works under construction and ascertaining the course of sewers and drains;
- (c) digging or boring into the sub-soil.
- (d) setting out boundaries and intended lines of work;
- (e) making such levels, boundaries and lines by placing marks and cutting trenches;

- (f) ascertaining whether any land is being or has been developed in contravention of any plan or in contravention of any conditions subject to which such permission has been granted; or
- (g) doing any other thing necessary for the efficient administration of this Act.

Provided that,-

- (i) no such entry shall be made except between the hours of sunrise and sunset and without giving reasonable notice to the occupier, or if there be no occupier, to the owner of the land or building;
- (ii) sufficient opportunity shall in every instance be given to enable women or children, if any, to withdraw from such land or building;
- (iii) due regard shall always be had, so far as may be, compatible with the exigencies of the purpose for which the entry is made, to the social and religious usage of the occupants of the land or building entered.

**16. Levy of Fee.-** (1) It shall be lawful for the Authority to levy, at such rate as may, by regulations be specified, a fee for grant of permission under section 14.

(2) All fee realized under this Act shall be credited to the Authority fund.

**17. Authority fund.-** (1) The Authority shall have a fund to be called the Authority Fund which shall be operated by such officers as may be authorized by the Authority.

(2) The Authority may accept grants, subventions, contributions, donations and gifts from the Central Government, the State Government, a local authority, any international organization or any individual or body, whether incorporated or not, for all or any of the purposes of this Act.

(3) The State Government shall, every year, make a grant to the Authority of a sum equivalent to the administrative expenses of the Authority till the Authority is able to meet its administrative expenses out of its own resources.

(4) All moneys received by or on behalf of the Authority by virtue of this Act, and all interests, profits, and other moneys accruing to or borrowed by the Authority, shall be credited to the Fund.

(5) Except as otherwise directed by the State Government, all moneys and receipts specified in the foregoing provisions and forming part of the Fund shall be deposited in any Scheduled Bank as defined in the Reserve Bank of India Act, 1934(Central Act 2 of 1934) or invested in such securities, as may be approved by the State Government.

(6) The Fund and all other assets vesting in the Authority shall be held and applied by it, subject to the provisions of and for the purposes of this Act.

**18. Budget.-** The Authority shall prepare, every year, in such form and at such time as may be prescribed, an annual budget estimate in respect of the next financial year showing the estimated receipts and disbursements of the Authority and shall submit a copy thereof to the State Government.

**19. Annual report.-** The Authority shall, after the end of each year prepare in such form and before such date as may be prescribed, a report of its activities during such year and submit to the State Government and the State Government shall cause a copy of such report to be laid before both Houses of the State Legislature.

**20. Subventions and loans to the Authority.-** (1) The State Government may, from time to time, make subventions to the Authority for the purposes of this Act on such terms and conditions, as the State Government may determine.

(2) The State Government may, from time to time advance loans to the Authority on such terms and conditions; not inconsistent with the provisions of this Act, as the State Government may determine.

**21. Power of Authority to borrow.-** The Authority may from time to time, with the previous sanction of the State Government and subject to the provisions of this Act, and to such conditions as may be prescribed in this behalf, borrow any sum required for the purposes of this Act.

**22. Accounts and Audit.-** (1) The Authority shall cause to be maintained proper books of accounts and such other books as the rules made under this Act may require and shall prepare in accordance with such rules an annual statement of accounts.

(2) The Authority shall cause its accounts to be audited annually by the Principal Director, Karnataka State Audit and Accounts Department.

(3) As soon as the accounts of the Authority have been audited, the Authority shall send a copy thereof together with a copy of the report of the audit thereon to the State Government and shall cause the accounts to be published in the prescribed manner and place copies thereof for sale at a reasonable price.

(4) The Authority shall comply with such directions as the State Government may, after perusal of the report of the auditor, think fit to issue.

## **CHAPTER – V MISCELLANEOUS**

**23. Directions by the Authority.-** (1) The Authority may, in order to carry out the assignment plans and schemes formulated under section 11 or any town planning scheme issue directions to any local Authority, Urban development Authority concerned, Karnataka Urban Water Supply and Sewerage Board, Karnataka Power Transmission Corporation and such other bodies as are connected with developmental activities in the Heritage Area.

(2) Notwithstanding anything contained in any other law for the time being in force, every such direction shall be complied with by the body to which it is issued. On failure, it shall be competent for the Authority to take necessary action to carry out the directions issued under sub-section (1) and recover expenses, if any, incurred therefor from the body concerned.

**24. Penalty for breach of the provisions of the Act.-** Whoever contravenes any of the provisions of this Act or of any rule, regulation, or bye-law or scheme made or sanctioned thereunder shall be punishable with imprisonment for a term which may extend to one year or with fine which may extend to ten thousand rupees or with both and in the case of continuing contravention, with additional imprisonment for a term which may extend to one month or with fine which may extend to five hundred rupees or with both for each day after the first during which the contravention continues.

**25. Offences by Companies.-** (1) If the person committing an offence under this Act is a company, every person who at the time the offence was committed was



in charge of and responsible to the company for the conduct of its business as well as the company, shall be deemed to be guilty of the offence and shall be liable to be proceeded against and punished accordingly:

Provided that nothing contained in this sub-section shall render any such person liable to be any punishment provided in this Act, if he proves that the offence was committed without his knowledge or that he exercised all due diligence to prevent the commission of such offence.

(2) Notwithstanding anything contained in such-section (1), where an offence under this Act has been committed by a company and it is proved that the offence has been committed with the consent or connivance of, or is attributable to any neglect on the part of any director, manager, secretary or other officer of the company, such director, manager, secretary or other officer shall also be deemed to be guilty of that offence and shall be liable to be proceeded against and punished accordingly.

**Explanation:** For the purpose of this section –

- (a) “Company” means a body corporate and includes a firm or other association of individuals; and
- (b) “Director” in relation to a firm means a partner in the firm.

**26. Sanction of prosecution.-** No prosecution for any offence punishable under this Act shall be instituted except with the previous sanction of the Authority or any officer of the Authority authorised by it in this behalf.

**27. Authority may compromise claims by or against it.-** The Authority may compound or compromise any claim or demand arising out of any contract instituted by or against it for such sum of money or other compensation as it shall deem sufficient:

Provided that no such claim or demand exceeding fifty thousand rupees shall be compounded or compromised except with the previous approval of the State Government.

**28. Members and officers to be public servants.-** Every member, every officer and other employee of the Authority shall be deemed to be a public servant within the meaning of section 21 of the Indian Penal Code, 1860.

**29. Protection of action taken in good faith.-** No suit, prosecution or other legal proceedings shall lie against any person for anything which is in good faith done or intended to be done under this Act or any rule or regulation made thereunder.

**30. Control by the State Government etc.-** (1) The State Government may give such directions to the Authority as in its opinion are necessary or expedient for carrying out the purposes of the Act. The Authority shall carry out such directions as may be issued from time to time by the State Government for the efficient administration of this Act and it shall be the duty of the Authority to comply with such directions.

(2) The Authority shall furnish to the State Government such reports, and other information as the State Government may from time to time require.

(3) If in, or in connection with, the exercise of its powers and discharge of its functions by the Authority under this Act, any dispute arises between the

Authority, and a Local Authority, the decision of the State Government on such dispute shall be final.

**31. Application of the Karnataka Public Premises (Eviction of unauthorized occupants) Act, 1974 (Karnataka Act 32 of 1974) to the Authority Premises.-** (1) Subject to the provisions of sub-section (2) the State Government, may by notification provide from such date as may be specified in the notification that the Karnataka Public Premises (Eviction of Unauthorised Occupants) Act, 1974 (Karnataka Act 32 of 1974) shall apply to premises belonging to, vesting in, or leased by, the Authority as that Act applies in relation to public premises.

(2) On a notification being issued under sub-section (1) of the aforesaid Act, and the rules made thereunder shall apply to the premises of the Authority with the following modifications, that is to say.-

(a) the State Government may appoint any officer of the State Government or the Authority as it thinks fit, to be the competent officer for the purposes of the aforesaid Act;

(b) references to "public premises" in that Act and those rules shall be deemed to be references to premises of the Authority, and references to "the State Government" in section 6, 7, 8, 13, 14, 15 and 16 of that Act shall be deemed to be references to the Authority.

**32. Act to over-ride other laws.-** The provisions of this Act shall have effect notwithstanding anything inconsistent therewith contained in any other law for the time being in force.

**33. Power to amend the schedule.-** (1) The State Government may by notification add, amend or omit any of the entries in the Schedule.

(2) Every notification issued under sub-section (1) shall be laid before each house of the state legislature after previous publication.

(3) The State Government may also notify the Geo-spatial map of the heritage area.

**34. Power to make rules.-** (1) The State Government may, after previous publication by notification make rules to carryout the purposes of this Act.

(2) Every rule made under this Act shall be laid as soon as may be after it is made before each House of the State Legislature while it is in session for a total period of thirty days, which may be comprised in one session or in two or more successive sessions and if, before the expiry of the session in which it is so laid or the session immediately following both Houses agree in making any modification in the rule or decide that any rule should not be made, the rule shall thereafter have effect only in such modified form or be of no effect, as the case may be, so, however, that any such modification or annulment shall be without prejudice to the validity of anything previously done under that rule.

**35. Power to make regulations.-** The Authority may subject to the provisions of this Act and the rules made under section 34 and with the previous sanction of the State Government, by notification make regulations to carry out the purposes of this Act.

**36. Removal of difficulties.-** (1) If any difficulty arises in giving effect to the provisions of this Act, the State Government may by order published in the Official

Gazette, as the occasion may require do anything not inconsistent with the provisions of this Act which appears to it to be necessary to remove the difficulty:

Provided that no order shall be made under this section after expiry of two years from the date of commencement of this Act.

(2) Every order made under sub-section (1) shall as soon as may be after it is published, be laid before both Houses of the State Legislature and shall, subject to any modification which the State Legislature may make, have effect as if enacted in this Act.

## SCHEDULE

(see clause (h) of section 2)

### PART A

#### Core Area Zone – Places of Cultural Heritage

"Cultural Heritage" means and includes the historical place known as Lakkundi in Gadag district referred as Lokki – Gundi in inscriptions as per the records. Lakkundi Gadag Taluks and District surrounded by historical and heritage remnants is full of historical monuments and their remains, ancient temples like Someshwara, Kumbareshwara, Manikeshwara, Naganatha, Nageshwara, Kashivishveshwara, Shankaralinga, Lakshminarayana, Ganapati, Lakkada Veeranna, Eshawara, Kalmeshwara, Halgundi Basavanna, Virupaksha, Mallikarjuna, Eirabhadra, Chandramouleshwara, Jaina Basadi, Brahma, Jinalaya, Maskin Bavi, Fakira Swamy matt, shivappa matt, fort doorway, inner fortwall, pathribavi, mallebavi, chabberbavi, Kanniyarvabi, Kunnibavi, Madyannabavi, Koragerebavi, Choukibavi, Koteshwara temple outside fort etc., about 40 tangible heritage monument complex with the existence of 16 and more lakes.

The symbols of tangible heritage in the form of cultural and traditional events like chariot moving, the festival of the god Veerbhadra, Fair, craft ceremony and other faithful observances are seen to be carried out in co-ordination with the belief of the people's social and religious attitude. Tucking of flower garlands flower decoration, drawing the line of rangoli is prevalent. Manufacture of pottery as a part of home industry, weaving of saree, weaving of ambasi panche, weaving of mat, folklore art, traditional cultivation implementation system, gardening and local age old menu hospitalities – have become part and parcel of the heritage.

### PART-B

#### Buffer Zone

Areas extending upto 1 km beyond the limits of Core Area Zone.

### PART-C

#### Peripheral Zone

Area extending upto 1Km beyond the limits of the Buffer Zone.

The above translation of ಲಕ್ಕುಂಡಿ ಪಾರಂಪರಿಕ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಅಧಿನಿಯಮ, 2020 (2020 ರ ಕರ್ನಾಟಕ ಅಧಿನಿಯಮ ಸಂಖ್ಯೆ: 50) be published in the Official Gazette under clause (3) of article 348 of the Constitution of India.

**VAJUBHAI VALA**  
**GOVERNOR OF KARNATAKA**

By Order and in the name of  
the Governor of Karnataka

**(K. DWARAKANATH BABU)**  
Secretary to Government  
Department of Parliamentary Affairs  
and Legislation